



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ-೪ಎ Part - IVA	ಬೆಂಗಳೂರು, ಗುರುವಾರ, ೧೨, ಡಿಸೆಂಬರ್, ೨೦೨೪ (ಮಾರ್ಗಶಿರ, ೨೧, ಶಕವರ್ಷ, ೧೯೪೬) BENGALURU, THURSDAY, 12, DECEMBER, 2024 (MARGASHIRA, 21, SHAKAVARSHA, 1946)	ನಂ. ೬೦೮ No. 608
----------------------	---	--------------------

ಕರ್ನಾಟಕ ವಿಧಾನಸಭೆ
ಹದಿನಾರನೇ ವಿಧಾನಸಭೆ
ಐದನೇ ಅಧಿವೇಶನ

ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ, 2024
(2024ರ ವಿಧಾನಸಭೆಯ ವಿಧೇಯಕ ಸಂಖ್ಯೆ-49)

ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ, 2017 (2017ರ ಕರ್ನಾಟಕ ಅಧಿನಿಯಮ 27)ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಒಂದು ವಿಧೇಯಕ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ, 2017 (2017ರ ಕರ್ನಾಟಕ ಅಧಿನಿಯಮ 27)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ:

ಇದು ಭಾರತ ಗಣರಾಜ್ಯದ ಎಪ್ಪತ್ತೈದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ಅಧಿನಿಯಮ, 2024 ರಂದು ಕರೆಯತಕ್ಕದ್ದು.

(2) 1ನೇ ಪ್ರಕರಣವು 2024ರ ನವೆಂಬರ್ 13ನೇ ದಿನಾಂಕದಂದು ಜಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು.

(3) ಅನ್ಯಥಾ ಉಪಬಂಧಿಸಿದುದನ್ನುಳಿದು, ಉಳಿದ ಪ್ರಕರಣಗಳು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯ ಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದಂಥ ದಿನಾಂಕದಂದು ಪೂರ್ವಾನ್ವಯವಾಗಿ ಅಥವಾ ಉತ್ತರಾನ್ವಯವಾಗಿ ಜಾರಿಗೆ ಬರತಕ್ಕದ್ದು:

ಪರಂತು, ಈ ಅಧಿನಿಯಮದ ಬೇರೆ ಬೇರೆ ಉಪಬಂಧಗಳಿಗೆ ಬೇರೆ ಬೇರೆ ದಿನಾಂಕಗಳನ್ನು ನಿಗದಿಪಡಿಸಬಹುದು ಮತ್ತು ಯಾವುದೇ ಉಪಬಂಧದಲ್ಲಿ ಈ ಅಧಿನಿಯಮದ ಪ್ರಾರಂಭದ ಯಾವುದೇ ಉಲ್ಲೇಖವನ್ನು ಆ ಉಪಬಂಧ ಜಾರಿಗೆ ಬಂದ ಉಲ್ಲೇಖವನ್ನಾಗಿ ಅರ್ಥೈಸತಕ್ಕದ್ದು.

2. ಪ್ರಕರಣ 9ರ ತಿದ್ದುಪಡಿ.- ಕರ್ನಾಟಕ ಸರಕು ಮತ್ತು ಸೇವೆಗಳ ಅಧಿನಿಯಮ, 2017 (ಇಲ್ಲಿ ಇನ್ನು ಮುಂದೆ ಮೂಲ ಅಧಿನಿಯಮ ಎಂದು ಉಲ್ಲೇಖಿಸಲಾಗಿದೆ)ರ ಪ್ರಕರಣ 9ರ ಉಪ-ಪ್ರಕರಣ (1)ರಲ್ಲಿ, “ಮಾನವ ಉಪಭೋಗಕ್ಕಾಗಿ ಮಾಡಿದ ಮದ್ಯಪಾನೀಯಗಳ” ಎಂಬ ಪದಗಳ ತರುವಾಯ “ಮತ್ತು ಮಾನವ ಉಪಭೋಗಕ್ಕಾಗಿನ ಮದ್ಯಪಾನೀಯಗಳ ಉತ್ಪಾದನೆಗಾಗಿ ಬಳಸುವ ಅನ್-ಡಿನೇಚರ್ಡ್ ಎಕ್ಸ್‌ಟ್ರಾ ನ್ಯೂಟ್ರಲ್ ಆಲ್ಕೋಹಾಲ್ (un-denatured extra neutral alcohol) ಅಥವಾ ರೆಕ್ಟಿಫೈಡ್ ಸ್ಪಿರಿಟ್ (rectified spirit)” ಎಂಬ ಪದಗಳನ್ನು ಸೇರಿಸತಕ್ಕದ್ದು.

3. ಪ್ರಕರಣ 10ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 10ರ ಉಪ-ಪ್ರಕರಣ (5)ರಲ್ಲಿ, “ಪ್ರಕರಣ 73 ಅಥವಾ ಪ್ರಕರಣ 74” ಎಂಬ ಪದಗಳು ಮತ್ತು ಅಂಕಿಗಳ ನಂತರ “ಅಥವಾ ಪ್ರಕರಣ 74ಎ” ರ ಎಂಬ ಪದಗಳು, ಅಂಕಿಗಳು ಮತ್ತು ಅಕ್ಷರವನ್ನು ಸೇರಿಸತಕ್ಕದ್ದು.

4. ಹೊಸ ಪ್ರಕರಣ 11ಎರ ಸೇರ್ಪಡೆ.- ಮೂಲ ಅಧಿನಿಯಮದ ಪ್ರಕರಣ 11ರ ನಂತರ, ಈ ಕೆಳಕಂಡ ಪ್ರಕರಣವನ್ನು ಸೇರಿಸತಕ್ಕದ್ದು, ಎಂದರೆ:-

“11ಎ-ಸಾಮಾನ್ಯ ಪದ್ಧತಿಯ ಪರಿಣಾಮವಾಗಿ ಸರಕುಗಳ ಮತ್ತು ಸೇವೆಗಳ ಮೇಲೆ ವಿಧಿಸಿದ ಅಥವಾ ಕಡಿಮೆ ವಿಧಿಸಿದ ತೆರಿಗೆಯನ್ನು ವಸೂಲು ಮಾಡದಿರಲು ಅಧಿಕಾರ.- ಈ ಅಧಿನಿಯಮದಲ್ಲಿ ಏನೇ ಒಳಗೊಂಡಿದ್ದರೂ,-

(ಎ) ಯಾವುದೇ ಸರಕುಗಳ ಅಥವಾ ಸೇವೆಗಳ ಅಥವಾ ಅವುಗಳೆರಡರ ಪೂರೈಕೆಯ ಮೇಲೆ ರಾಜ್ಯ ತೆರಿಗೆಯನ್ನು ವಿಧಿಸುವುದಕ್ಕೆ ಸಂಬಂಧಿಸಿದಂತೆ (ತೆರಿಗೆಯನ್ನು ವಿಧಿಸದಿರುವುದನ್ನು ಒಳಗೊಂಡಂತೆ) ಒಂದು ಪದ್ಧತಿಯು ಸಾಮಾನ್ಯವಾಗಿ ಪ್ರಚಲಿತವಾಗಿತ್ತು ಅಥವಾ ಇದೆ ಎಂಬುದಾಗಿ; ಮತ್ತು

(ಬಿ) ಅಂತಹ ಪೂರೈಕೆಗಳು,-

(i) ಸದರಿ ಪದ್ಧತಿಯ ಪ್ರಕಾರ, ರಾಜ್ಯ ತೆರಿಗೆಯು ವಿಧಿಸದಿರುವ ಅಥವಾ ವಿಧಿಸುತ್ತಿರುವ, ವಿಧಿಸಿದ ಪ್ರಕರಣಗಳಲ್ಲಿ ರಾಜ್ಯ ತೆರಿಗೆಗೆ ಬಾಧ್ಯವಾಗುತ್ತಿದ್ದವು, ಬಾಧ್ಯವಾಗುತ್ತವೆ, ಬಾಧ್ಯವಾಗಿವೆ ಎಂಬುದಾಗಿ, ಅಥವಾ

(ii) ಸದರಿ ಪದ್ಧತಿಗೆ ಅನುಗುಣವಾಗಿ ರಾಜ್ಯ ತೆರಿಗೆಯು ವಿಧಿಸದಿರುವ, ಅಥವಾ ವಿಧಿಸುತ್ತಿರುವ, ವಿಧಿಸಿದ ರಾಜ್ಯ ತೆರಿಗೆಯಿಂದ ಹೆಚ್ಚಿನ ಮೊತ್ತದ ತೆರಿಗೆಗೆ ಬಾಧ್ಯವಾಗುತ್ತಿದ್ದವು, ಬಾಧ್ಯವಾಗುತ್ತವೆ, ಬಾಧ್ಯವಾಗಿವೆ ಎಂಬುದಾಗಿ,

-ಸರ್ಕಾರವು ಮನಗಂಡರೆ, ಪರಿಷತ್ತಿನ ಶಿಫಾರಸ್ಸುಗಳ ಮೇರೆಗೆ, ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, ಅಂತಹ ಪೂರೈಕೆಗಳ ಮೇಲೆ ಸಂದಾಯ ಮಾಡಬೇಕಾದ ಸಂಪೂರ್ಣ ರಾಜ್ಯ ತೆರಿಗೆಯನ್ನು ಅಥವಾ ಸಂದರ್ಭಾನುಸಾರವಾಗಿ ಅಂತಹ ಪೂರೈಕೆಗಳ ಮೇಲೆ ಮಾಡಿದ ಹೆಚ್ಚಿನ ತೆರಿಗೆಯನ್ನು ಆದರೆ ಸದರಿ ಪದ್ಧತಿಗೆ ಅನುಗುಣವಾಗಿ ವಿಧಿಸದಿರುವ ಅಥವಾ ವಿಧಿಸುತ್ತಿರುವ, ವಿಧಿಸಿದ ಪೂರೈಕೆಗಳಿಗೆ ಸಂಬಂಧಿಸಿದಂತೆ ಸಂದಾಯ ಮಾಡಬೇಕಾದ ಅಗತ್ಯವಿಲ್ಲವೆಂದು ನಿರ್ದೇಶಿಸಬಹುದು.”.

5. ಪ್ರಕರಣ 13ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 13ರ ಉಪ-ಪ್ರಕರಣ (3)ರಲ್ಲಿ,-

(i) ಖಂಡ (ಬಿ)ನಲ್ಲಿ “ಪೂರೈಕೆದಾರನಿಂದ ಬೆಲೆಪಟ್ಟಿ ಅಥವಾ ಅದಕ್ಕೆ ಬದಲಾಗಿ ಯಾವುದಾದರೂ ಹೆಸರಿನಿಂದ ಕರೆಯಲಾಗುವ ಯಾವುದೇ ಇತರೆ ದಸ್ತಾವೇಜನ್ನು ನೀಡುವ

ದಿನಾಂಕದಿಂದ ಅರವತ್ತು ದಿನಗಳ ನಿಕಟ ತರುವಾಯವಾಗಿ ಬರುವ ದಿನಾಂಕ” ಎಂಬ ಪದಗಳ ಬದಲಾಗಿ “ಪೂರೈಕೆದಾರನಿಂದ ಬೆಲೆಪಟ್ಟಿಯನ್ನು ನೀಡಬೇಕಾದ ಅಗತ್ಯತೆಯಿರುವ ಸಂದರ್ಭಗಳಲ್ಲಿ ಅಥವಾ ಪೂರೈಕೆದಾರನಿಂದ ಬೆಲೆಪಟ್ಟಿ ಅಥವಾ ಅದಕ್ಕೆ ಬದಲಾಗಿ ಯಾವುದಾದರೂ ಹೆಸರಿನಿಂದ ಕರೆಯಲಾಗುವ ಯಾವುದೇ ಇತರ ದಸ್ತಾವೇಜನ್ನು ನೀಡುವ ದಿನಾಂಕದಿಂದ ಅರವತ್ತು ದಿನಗಳ ನಿಕಟ ತರುವಾಯವಾಗಿ ಬರುವ ದಿನಾಂಕ” ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;

(ii) ಖಂಡ (ಬಿ) ತರುವಾಯ, ಈ ಕೆಳಕಂಡ ಖಂಡವನ್ನು ಸೇರಿಸತಕ್ಕದ್ದು, ಅಂದರೆ:-

“(ಸಿ) ಸ್ವೀಕರಿಸುವವನಿಂದ ಬೆಲೆಪಟ್ಟಿಯನ್ನು ನೀಡಬೇಕಾಗಿರುವ ಸಂದರ್ಭಗಳಲ್ಲಿ, ಸ್ವೀಕರಿಸುವವನಿಂದ ಬೆಲೆಪಟ್ಟಿಯನ್ನು ನೀಡಿದ ದಿನಾಂಕ:-”;

(iii) ಮೊದಲನೇ ಪರಂತುಕದಲ್ಲಿ “ಅಥವಾ ಖಂಡ (ಬಿ)” ಎಂಬ ಪದಗಳು, ಆವರಣಗಳು ಮತ್ತು ಅಕ್ಷರದ ನಂತರ “ಅಥವಾ ಖಂಡ (ಸಿ)ಗಳು” ಎಂಬ ಪದಗಳು, ಆವರಣಗಳು ಮತ್ತು ಅಕ್ಷರವನ್ನು ಸೇರಿಸತಕ್ಕದ್ದು.

6. ಪ್ರಕರಣ 16ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 16ರಲ್ಲಿ, 2017ರ ಜುಲೈ, 1ನೇ ದಿನಾಂಕದಿಂದ ಜಾರಿಗೆ ಬರುವಂತೆ ಉಪ-ಪ್ರಕರಣ (4)ರ ನಂತರ, ಈ ಕೆಳಕಂಡ ಉಪ-ಪ್ರಕರಣಗಳನ್ನು ಸೇರಿಸತಕ್ಕದ್ದು, ಅವುಗಳೆಂದರೆ:-

“(5) ಉಪ-ಪ್ರಕರಣ (4)ರಲ್ಲಿ ಏನೇ ಒಳಗೊಂಡಿದ್ದರೂ, 2017-18, 2018-19, 2019-20 ಮತ್ತು 2020-21ರ ಹಣಕಾಸು ವರ್ಷಗಳಿಗೆ ಸರಕುಗಳ ಅಥವಾ ಸೇವೆಗಳ ಅಥವಾ ಅವುಗಳೆರಡರ ಪೂರೈಕೆಗಾಗಿ ಒಂದು ಬೆಲೆಪಟ್ಟಿ ಅಥವಾ ಖರ್ಚು ಚೀಟಿಗೆ ಸಂಬಂಧಿಸಿದಂತೆ, ನೋಂದಾಯಿತ ವ್ಯಕ್ತಿಯು ಪ್ರಕರಣ 39ರ ಅಡಿಯಲ್ಲಿ ಯಾವುದೇ ರಿಟರ್ನ್‌ನ್ನು 2021ರ ನವೆಂಬರ್ ಮೂವತ್ತರ ದಿನಾಂಕದೊಳಗೆ ಸಲ್ಲಿಸಿದ್ದರೆ, ಹೂಡುವಳಿ ತೆರಿಗೆಯ ಜಮೆಯನ್ನು ತೆಗೆದುಕೊಳ್ಳಲು ಅರ್ಹನಾಗಿರತಕ್ಕದ್ದು.

(6) ಪ್ರಕರಣ 29ರ ಅಡಿಯಲ್ಲಿ ನೋಂದಾಯಿತ ವ್ಯಕ್ತಿಯ ನೋಂದಣಿಯು ವಜಾಗೊಂಡಿದ್ದರೆ ಮತ್ತು ತರುವಾಯವಾಗಿ ಪ್ರಕರಣ 30ರ ಅಡಿಯಲ್ಲಿ ನೋಂದಣಿ ರದ್ದತಿಯನ್ನು ಯಾವುದೇ ಆದೇಶದಿಂದ ಹಿಂಪಡೆದಿರುವುದಾಗಲಿ ಅಥವಾ ಅಪೀಲು ಪ್ರಾಧಿಕಾರ ಅಥವಾ ಅಪೀಲು ನ್ಯಾಯಾಧಿಕರಣ ಅಥವಾ ನ್ಯಾಯಾಲಯದಿಂದ ಮಾಡಿದ ಯಾವುದೇ ಆದೇಶದ ಅನುಸಾರವಾಗಿ ಮತ್ತು ಒಂದು ಬೆಲೆಪಟ್ಟಿ ಅಥವಾ ಖರ್ಚು ಚೀಟಿಗೆ ಸಂಬಂಧಿಸಿದಂತೆ ಹೂಡುವಳಿ ತೆರಿಗೆ ಜಮೆ ಪಡೆಯುವುದನ್ನು ನೋಂದಣಿ ರದ್ದತಿಯ ಆದೇಶದ ದಿನಾಂಕದಂದು ಉಪ-ಪ್ರಕರಣ (4)ರ ಅಡಿಯಲ್ಲಿ ನಿರ್ಬಂಧಿಸಲಾಗಿಲ್ಲದಿದ್ದರೆ, ಸದರಿ ವ್ಯಕ್ತಿಯು, ಪ್ರಕರಣ 39ರ ಅಡಿಯಲ್ಲಿ,-

(i) ಒಂದು ರಿಟರ್ನ್‌ನ್ನು, ಅಂತಹ ಬೆಲೆಪಟ್ಟಿ ಅಥವಾ ಖರ್ಚು ಚೀಟಿಗೆ ಸಂಬಂಧಿಸಿದ ಹಣಕಾಸು ವರ್ಷದ ನಂತರದ ನವೆಂಬರ್ ಮೂವತ್ತನೇ ದಿನಾಂಕದವರೆಗೆ ಸಲ್ಲಿಸಿದ್ದರೆ ಅಥವಾ ಸಂಬಂಧಿತ ವಾರ್ಷಿಕ ರಿಟರ್ನ್‌ನ್ನು ಸಲ್ಲಿಸಿರುವುದು, ಇವುಗಳಲ್ಲಿ ಯಾವುದು ಮೊದಲೋ ಅದು; ಅಥವಾ

(ii) ನೋಂದಣಿ ರದ್ದತಿಯ ದಿನಾಂಕದಿಂದ ಅಥವಾ ನೋಂದಣಿ ರದ್ದತಿಯ ದಿನಾಂಕದ ಪರಿಣಾಮಕಾರಿ ದಿನಾಂಕದ ಅವಧಿಗೆ, ಸಂದರ್ಭಾನುಸಾರವಾಗಿ, ನೋಂದಣಿ ರದ್ದತಿಯ ಹಿಂಪಡೆಯುವಿಕೆಯ ಆದೇಶದ ದಿನಾಂಕದವರೆಗೆ, ಅಂತಹ ರಿಟರ್ನ್‌ನ್ನು ನೋಂದಣಿ ರದ್ದತಿಯ ಹಿಂಪಡೆಯುವಿಕೆಯ ಆದೇಶದ ದಿನಾಂಕದಿಂದ ಮೂವತ್ತು ದಿನದೊಳಗೆ ಸಲ್ಲಿಸಿದ್ದರೆ,

-ಇವುಗಳಲ್ಲಿ ಯಾವುದು ನಂತರವೋ ಅದು, ಅಂತಹ ಬೆಲೆಪಟ್ಟಿ ಅಥವಾ ಖರ್ಚು ಚೀಟಿಗೆ ಸಂಬಂಧಿಸಿದ ಸರಕುಗಳ ಅಥವಾ ಸೇವೆಗಳ ಅಥವಾ ಅವುಗಳೆರಡರ ಪೂರೈಕೆಯ ಮೇಲೆ ಹೂಡುವಳಿ ತೆರಿಗೆ ಜಮೆಯನ್ನು ಪಡೆಯಲು ಅರ್ಹನಾಗಿರತಕ್ಕದ್ದು.”.

7. ಪ್ರಕರಣ 17ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 17ರ ಉಪ-ಪ್ರಕರಣ (5)ರಲ್ಲಿನ ಖಂಡ (i)ರಲ್ಲಿ, “ಪ್ರಕರಣಗಳಾದ 74, 129 ಮತ್ತು 130” ಎಂಬ ಪದಗಳ ಬದಲಿಗೆ “ಹಣಕಾಸು ವರ್ಷ 2023-24ರವರೆಗಿನ ಯಾವುದೇ ಅವಧಿಗೆ ಸಂಬಂಧಿಸಿದಂತೆ ಪ್ರಕರಣ 74ರ” ಎಂಬ ಪದಗಳು ಮತ್ತು ಅಂಕಿಗಳನ್ನು ಪ್ರತಿಯೋಜಿಸತಕ್ಕದ್ದು.

8. ಪ್ರಕರಣ 21ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 21ರಲ್ಲಿ, “ಪ್ರಕರಣ 73 ಅಥವಾ ಸಂದರ್ಭಾನುಸಾರವಾಗಿ ಪ್ರಕರಣ 74ರ” ಎಂಬ ಪದಗಳು ಮತ್ತು ಅಂಕಿಗಳ ನಂತರ “ಅಥವಾ ಪ್ರಕರಣ 74ಎರ” ಎಂಬ ಪದಗಳು, ಅಂಕಿಗಳು ಮತ್ತು ಅಕ್ಷರವನ್ನು ಸೇರಿಸತಕ್ಕದ್ದು.

9. ಪ್ರಕರಣ 30ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 30ರ ಉಪ-ಪ್ರಕರಣ (2)ರಲ್ಲಿನ ಪರಂತುಕದ ನಂತರ, ಈ ಕೆಳಕಂಡ ಪರಂತುಕವನ್ನು ಸೇರಿಸತಕ್ಕದ್ದು, ಅಂದರೆ:-

“ಅಲ್ಲದೆ ಪರಂತು ಅಂತಹ ನೋಂದಣಿ ರದ್ದತಿಯ ಹಿಂಪಡೆಯುವಿಕೆಯು ನಿಯಮಿಸಬಹುದಾದ ಅಂತಹ ಷರತ್ತುಗಳು ಮತ್ತು ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ.”.

10. ಪ್ರಕರಣ 31ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 31ರಲ್ಲಿ,-

(ಎ) ಉಪ-ಪ್ರಕರಣ (3)ರಲ್ಲಿನ ಖಂಡ (ಎಫ್)ರಲ್ಲಿ, “ಬಾಧ್ಯನಿರುವ ಒಬ್ಬ ನೋಂದಾಯಿತ ವ್ಯಕ್ತಿಯು” ಎಂಬ ಪದಗಳ ನಂತರ “ನಿಯಮಿಸಬಹುದಾದಂತಹ ಅವಧಿಯೊಳಗೆ,” ಎಂಬ ಪದಗಳನ್ನು ಸೇರಿಸತಕ್ಕದ್ದು;

(ಬಿ) ಖಂಡ (ಜಿ) ನಂತರ, ಈ ಕೆಳಕಂಡ ವಿವರಣೆಯನ್ನು ಸೇರಿಸತಕ್ಕದ್ದು, ಅಂದರೆ:-

“**ವಿವರಣೆ.-** ಖಂಡ (ಎಫ್)ನ ಉದ್ದೇಶಗಳಿಗಾಗಿ, “ನೋಂದಾಯಿತನಾಗಿರದಂತಹ ಪೂರೈಕೆದಾರ” ಎಂಬ ಪದಾವಳಿಯು, ಪ್ರಕರಣ 51ರ ಅಡಿಯಲ್ಲಿ ತೆರಿಗೆಯನ್ನು ಮುರುಗಡೆಗೊಳಿಸುವ ಉದ್ದೇಶಕ್ಕಾಗಿ ಮಾತ್ರ ನೋಂದಾಯಿತನಾಗಿರುವ ಪೂರೈಕೆದಾರನನ್ನು ಒಳಗೊಂಡಿರುತ್ತದೆ.”.

11. ಪ್ರಕರಣ 35ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 35ರಲ್ಲಿ, ಉಪ-ಪ್ರಕರಣ (6)ರಲ್ಲಿ, “ಪ್ರಕರಣ 73ರ ಅಥವಾ ಸಂದರ್ಭಾನುಸಾರವಾಗಿ ಪ್ರಕರಣ 74ರ” ಎಂಬ ಪದಗಳು ಮತ್ತು ಅಂಕಿಗಳ ನಂತರ “ಅಥವಾ ಪ್ರಕರಣ 74ಎ ರ” ಎಂಬ ಪದಗಳು, ಅಂಕಿಗಳು ಮತ್ತು ಅಕ್ಷರವನ್ನು ಸೇರಿಸತಕ್ಕದ್ದು.

12. ಪ್ರಕರಣ 39ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 39ರಲ್ಲಿ, ಉಪ-ಪ್ರಕರಣ (3)ರ ಬದಲಿಗೆ, ಈ ಕೆಳಕಂಡ ಉಪ-ಪ್ರಕರಣವನ್ನು ಪ್ರತಿಯೋಜಿಸತಕ್ಕದ್ದು, ಅಂದರೆ:-

“(3) ಪ್ರಕರಣ 51ರ ಅಡಿಯಲ್ಲಿ ಮೂಲದಲ್ಲಿ ತೆರಿಗೆಯನ್ನು ಮುರುಗಡೆ ಮಾಡುವುದು ಅಗತ್ಯವಿರುವ ಪ್ರತಿಯೊಬ್ಬ ನೋಂದಾಯಿತ ವ್ಯಕ್ತಿಯು, ಪ್ರತಿಯೊಂದು ಕ್ಯಾಲೆಂಡರ್ ತಿಂಗಳಿಗೆ ಆ ತಿಂಗಳಿನಲ್ಲಿ ಮುರುಗಡೆ ಮಾಡಿರುವುದನ್ನು ನಿಯಮಿಸಬಹುದಾದ ಅಂತಹ ನಮೂನೆ ಮತ್ತು ವಿಧಾನ ಮತ್ತು ಅಂತಹ ಸಮಯದೊಳಗೆ ವಿದ್ಯುನ್ಮಾನ ರೀತಿಯಲ್ಲಿ ರಿಟರ್ನ್‌ನ್ನು ಒದಗಿಸತಕ್ಕದ್ದು:

ಪರಂತು, ಸದರಿ ನೋಂದಾಯಿತ ವ್ಯಕ್ತಿಯು ಸದರಿ ತಿಂಗಳಿನಲ್ಲಿ ಯಾವುದೇ ಮುರುಗಡೆಯನ್ನು ಮಾಡಿರಲಿ ಅಥವಾ ಮಾಡದಿರಲಿ, ಪ್ರತಿಯೊಂದು ಕ್ಯಾಲೆಂಡರ್ ತಿಂಗಳಿಗೆ ಒಂದು ರಿಟರ್ನ್‌ನ್ನು ಒದಗಿಸತಕ್ಕದ್ದು.”.

13. ಪ್ರಕರಣ 49ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 49ರ ಉಪ-ಪ್ರಕರಣ (8)ರಲ್ಲಿನ ಖಂಡ (ಸಿ)ಯಲ್ಲಿ “73 ಅಥವಾ ಪ್ರಕರಣ 74ರ” ಎಂಬ ಪದಗಳು ಮತ್ತು ಅಂಕಿಗಳ ನಂತರ “ಅಥವಾ ಪ್ರಕರಣ 74ಎ ರ” ಎಂಬ ಪದಗಳು, ಅಂಕಿಗಳು ಮತ್ತು ಅಕ್ಷರವನ್ನು ಸೇರಿಸತಕ್ಕದ್ದು.

14. ಪ್ರಕರಣ 50ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 50ರ ಉಪ-ಪ್ರಕರಣ (1)ರಲ್ಲಿನ ಪರಂತುಕದಲ್ಲಿ “73ನೇ ಪ್ರಕರಣ ಅಥವಾ 74ನೇ ಪ್ರಕರಣದ” ಎಂಬ ಪದಗಳು ಮತ್ತು ಅಂಕಿಗಳ ನಂತರ “ಅಥವಾ ಪ್ರಕರಣ 74ಎ ರ” ಎಂಬ ಪದಗಳು, ಅಂಕಿಗಳು ಮತ್ತು ಅಕ್ಷರವನ್ನು ಸೇರಿಸತಕ್ಕದ್ದು.

15. ಪ್ರಕರಣ 51ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 51ರ ಉಪ-ಪ್ರಕರಣ (7)ರಲ್ಲಿ, “ಪ್ರಕರಣ 73 ಅಥವಾ ಪ್ರಕರಣ 74ರಲ್ಲಿ” ಎಂಬ ಪದಗಳು ಮತ್ತು ಅಂಕಿಗಳ ನಂತರ “ಅಥವಾ ಪ್ರಕರಣ 74ಎ ರಲ್ಲಿ” ಎಂಬ ಪದಗಳು, ಅಂಕಿಗಳು ಮತ್ತು ಅಕ್ಷರವನ್ನು ಸೇರಿಸತಕ್ಕದ್ದು.

16. ಪ್ರಕರಣ 54ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 54ರಲ್ಲಿ,-

(ಎ) ಉಪ-ಪ್ರಕರಣ (3)ರಲ್ಲಿ, ಎರಡನೇ ಪರಂತುಕವನ್ನು ಬಿಟ್ಟುಬಿಡತಕ್ಕದ್ದು;

(ಬಿ) ಉಪ-ಪ್ರಕರಣ (14)ರ ನಂತರ ಮತ್ತು ವಿವರಣೆಯ ಮೊದಲು, ಈ ಕೆಳಕಂಡ ಉಪ-ಪ್ರಕರಣವನ್ನು ಸೇರಿಸತಕ್ಕದ್ದು, ಅಂದರೆ:-

“(15) ಈ ಪ್ರಕರಣದಲ್ಲಿ ಏನೇ ಒಳಗೊಂಡಿದ್ದರೂ, ಯಾವ ಸರಕುಗಳ ಶೂನ್ಯ ದರದ ಪೂರೈಕೆಗಳು ರಫ್ತು ಸುಂಕಕ್ಕೆ ಒಳಪಟ್ಟಿದ್ದರೆ, ಅಂತಹ ಶೂನ್ಯ ದರದ ಸರಕುಗಳ ಪೂರೈಕೆಗಳಿಂದಾಗಿ ಬಳಕೆಯಾಗದ ಹೂಡುವಳಿ ತೆರಿಗೆ ಜಮೆಯ ಅಥವಾ ಶೂನ್ಯ ದರದ ಸರಕುಗಳ ಪೂರೈಕೆಯ ಮೇಲೆ ಸಂದಾಯ ಮಾಡಿದ ಏಕೀಕೃತ ತೆರಿಗೆಯ ಮರುಪಾವತಿಯನ್ನು ಅನುಮತಿಸತಕ್ಕದ್ದಲ್ಲ.”.

17. ಪ್ರಕರಣ 61ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 61ರ ಉಪ-ಪ್ರಕರಣ (3)ರಲ್ಲಿ, “ಪ್ರಕರಣ 73 ಅಥವಾ ಪ್ರಕರಣ 74ರ” ಎಂಬ ಪದಗಳು ಮತ್ತು ಅಂಕಿಗಳ ನಂತರ “ಅಥವಾ ಪ್ರಕರಣ 74ಎರ” ಎಂಬ ಪದಗಳು, ಅಂಕಿಗಳು ಮತ್ತು ಅಕ್ಷರವನ್ನು ಸೇರಿಸತಕ್ಕದ್ದು.

18. ಪ್ರಕರಣ 62ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 62ರ ಉಪ-ಪ್ರಕರಣ (1)ರಲ್ಲಿ, “ಪ್ರಕರಣ 73 ಅಥವಾ ಪ್ರಕರಣ 74ರಲ್ಲಿ” ಎಂಬ ಪದಗಳು ಮತ್ತು ಅಂಕಿಗಳ ನಂತರ “ಅಥವಾ ಪ್ರಕರಣ 74ಎ ರಲ್ಲಿ” ಎಂಬ ಪದಗಳು, ಅಂಕಿಗಳು ಮತ್ತು ಅಕ್ಷರವನ್ನು ಸೇರಿಸತಕ್ಕದ್ದು.

19. ಪ್ರಕರಣ 63ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 63ರಲ್ಲಿ, “ಪ್ರಕರಣ 73 ಅಥವಾ ಪ್ರಕರಣ 74ರಲ್ಲಿ” ಎಂಬ ಪದಗಳು ಮತ್ತು ಅಂಕಿಗಳ ನಂತರ “ಅಥವಾ ಪ್ರಕರಣ 74ಎರಲ್ಲಿ” ಎಂಬ ಪದಗಳು, ಅಂಕಿಗಳು ಮತ್ತು ಅಕ್ಷರವನ್ನು ಸೇರಿಸತಕ್ಕದ್ದು.

20. ಪ್ರಕರಣ 64ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 64ರ ಉಪ-ಪ್ರಕರಣ (2)ರಲ್ಲಿ, “ಪ್ರಕರಣ 73 ಅಥವಾ ಪ್ರಕರಣ 74ರಲ್ಲಿ” ಎಂಬ ಪದಗಳು ಮತ್ತು ಅಂಕಿಗಳ ನಂತರ “ಅಥವಾ ಪ್ರಕರಣ 74ಎರಲ್ಲಿ” ಎಂಬ ಪದಗಳು, ಅಂಕಿಗಳು ಮತ್ತು ಅಕ್ಷರವನ್ನು ಸೇರಿಸತಕ್ಕದ್ದು.

21. ಪ್ರಕರಣ 65ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 65ರ ಉಪ-ಪ್ರಕರಣ (7)ರಲ್ಲಿ, “ಪ್ರಕರಣ 73 ಅಥವಾ ಪ್ರಕರಣ 74ರ” ಎಂಬ ಪದಗಳು ಮತ್ತು ಅಂಕಿಗಳ ನಂತರ “ಅಥವಾ ಪ್ರಕರಣ 74ಎರ” ಎಂಬ ಪದಗಳು, ಅಂಕಿಗಳು ಮತ್ತು ಅಕ್ಷರವನ್ನು ಸೇರಿಸತಕ್ಕದ್ದು.

22. ಪ್ರಕರಣ 66ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 66ರ ಉಪ-ಪ್ರಕರಣ (6)ರಲ್ಲಿ, “ಪ್ರಕರಣ 73 ಅಥವಾ ಪ್ರಕರಣ 74ರ” ಎಂಬ ಪದಗಳು ಮತ್ತು ಅಂಕಿಗಳ ನಂತರ “ಅಥವಾ ಪ್ರಕರಣ 74ಎರ” ಎಂಬ ಪದಗಳು, ಅಂಕಿಗಳು ಮತ್ತು ಅಕ್ಷರವನ್ನು ಸೇರಿಸತಕ್ಕದ್ದು.

23. ಪ್ರಕರಣ 70ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 70ರಲ್ಲಿ, ಉಪ-ಪ್ರಕರಣ (1)ರ ನಂತರ, ಈ ಕೆಳಕಂಡ ಉಪ-ಪ್ರಕರಣವನ್ನು ಸೇರಿಸತಕ್ಕದ್ದು, ಅಂದರೆ:-

“(1ಎ) ಉಪ-ಪ್ರಕರಣ (1)ರ ಅಡಿಯಲ್ಲಿ ಹಾಜರಾಗುವಂತೆ ಸಮನ್ ಮಾಡಿದ ಎಲ್ಲಾ ವ್ಯಕ್ತಿಗಳು ಖುದ್ದಾಗಿ ಆಗಲಿ ಅಥವಾ ಅಧಿಕೃತ ಪ್ರತಿನಿಧಿಯ ಮೂಲಕವಾಗಲಿ ಹಾಜರಾಗಲು ಬದ್ಧರಾಗಿರತಕ್ಕದ್ದು ಮತ್ತು ಅಂತಹ ಅಧಿಕಾರಿಯು, ಹಾಗೆ ಹಾಜರಾದ ವ್ಯಕ್ತಿಯನ್ನು ಪರಿಶೀಲನೆಯ ಸಂದರ್ಭದಲ್ಲಿ ಸತ್ಯವನ್ನೇ ಹೇಳುವಂತೆ ಅಥವಾ ಹೇಳಿಕೆಗಳನ್ನು ನೀಡುವಂತೆ ಅಥವಾ ಅಂತಹ ದಾಖಲೆಗಳು ಮತ್ತು ಅಗತ್ಯಪಡಿಸಬಹುದಾದ ಇತರೆ ವಿಷಯಗಳನ್ನು ಒದಗಿಸುವಂತೆ ನಿರ್ದೇಶಿಸಬಹುದು.”.

24. ಪ್ರಕರಣ 73ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 73ರಲ್ಲಿ,-

(i) ಶಿರೋನಾಮೆಯ ಪ್ರಾರಂಭದಲ್ಲಿ, “ಹಣಕಾಸು ವರ್ಷ 2023-24ರವರೆಗಿನ ಅವಧಿಗೆ ಸಂಬಂಧಿಸಿದಂತೆ,” ಎಂಬ ಪದಗಳು ಮತ್ತು ಅಂಕಿಗಳನ್ನು ಸೇರಿಸತಕ್ಕದ್ದು;

(ii) ಉಪ-ಪ್ರಕರಣ (11)ರ ನಂತರ, ಈ ಕೆಳಕಂಡ ಉಪ-ಪ್ರಕರಣವನ್ನು ಸೇರಿಸತಕ್ಕದ್ದು, ಅಂದರೆ:-

“(12) ಹಣಕಾಸು ವರ್ಷ 2023-24ರವರೆಗಿನ ಅವಧಿಗೆ ಸಂಬಂಧಿಸಿದಂತೆ ತೆರಿಗೆ ನಿರ್ಧರಣೆಗಾಗಿ ಈ ಪ್ರಕರಣದ ಉಪಬಂಧಗಳು ಅನ್ವಯವಾಗತಕ್ಕದ್ದು.”.

25. ಪ್ರಕರಣ 74ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 74ರಲ್ಲಿ,-

(i) ಶಿರೋನಾಮೆಯ ಪ್ರಾರಂಭದಲ್ಲಿ, “ಹಣಕಾಸು ವರ್ಷ 2023-24ರವರೆಗಿನ ಅವಧಿಗೆ ಸಂಬಂಧಿಸಿದಂತೆ,” ಎಂಬ ಪದಗಳು ಮತ್ತು ಅಂಕಿಗಳನ್ನು ಸೇರಿಸತಕ್ಕದ್ದು;

(ii) ಉಪ-ಪ್ರಕರಣ (11)ರ ನಂತರ ಮತ್ತು ವಿವರಣೆ-1ರ ಮೊದಲು, ಈ ಕೆಳಕಂಡ ಉಪ-ಪ್ರಕರಣವನ್ನು ಸೇರಿಸತಕ್ಕದ್ದು, ಅಂದರೆ:-

“(12) ಹಣಕಾಸು ವರ್ಷ 2023-24ರವರೆಗಿನ ಅವಧಿಗೆ ಸಂಬಂಧಿಸಿದಂತೆ ತೆರಿಗೆ ನಿರ್ಧರಣೆಗಾಗಿ ಈ ಪ್ರಕರಣದ ಉಪಬಂಧಗಳು ಅನ್ವಯವಾಗತಕ್ಕದ್ದು.”;

(iii) ವಿವರಣೆ 2ನ್ನು ಬಿಟ್ಟುಬಿಡತಕ್ಕದ್ದು.

26. ಹೊಸ ಪ್ರಕರಣ 74ಎ ಸೇರ್ಪಡೆ.- ಮೂಲ ಅಧಿನಿಯಮದ ಪ್ರಕರಣ 74ರ ನಂತರ, ಈ ಕೆಳಕಂಡ ಪ್ರಕರಣವನ್ನು ಸೇರಿಸತಕ್ಕದ್ದು, ಅಂದರೆ:-

“74ಎ. 2024-25ರಿಂದ ಮುಂಬರುವ ಹಣಕಾಸು ವರ್ಷಗಳಲ್ಲಿ ಯಾವುದೇ ಕಾರಣಕ್ಕಾಗಿ ತೆರಿಗೆ ಸಂದಾಯ ಮಾಡದಿರುವ ಅಥವಾ ಕಡಿಮೆ ಸಂದಾಯ ಮಾಡಿದ ಅಥವಾ ತಪ್ಪಿನಿಂದ ಮಾಡಿದ ಮರುಪಾವತಿಯ ಅಥವಾ ತಪ್ಪಾಗಿ ತೆಗೆದುಕೊಂಡ ಅಥವಾ ಬಳಸಿದ ಹೂಡುವಳಿ ತೆರಿಗೆ ಜಮೆಯ ನಿರ್ಧರಣೆ.- (1) ಯಾವುದೇ ತೆರಿಗೆಯನ್ನು ಸಂದಾಯ ಮಾಡದಿರುವುದು ಅಥವಾ ಕಡಿಮೆ ಸಂದಾಯ ಮಾಡಿರುವುದು ಅಥವಾ ತಪ್ಪಿನಿಂದ ಮರುಪಾವತಿ ಮಾಡಿರುವುದು ಅಥವಾ ಹೂಡುವಳಿ ತೆರಿಗೆ ಜಮೆಯನ್ನು ತಪ್ಪಾಗಿ ತೆಗೆದುಕೊಂಡಿರುವುದು ಅಥವಾ ಬಳಸಿರುವುದು ಯುಕ್ತ ಅಧಿಕಾರಿಗೆ ಕಂಡುಬಂದಲ್ಲಿ, ಆತನು, ಹಾಗೆ ಸಂದಾಯ ಮಾಡದೇ ಇರುವ ಅಥವಾ ಹಾಗೆ ಕಡಿಮೆ ಸಂದಾಯ ಮಾಡಿರುವ ಅಥವಾ ಯಾರಿಗೆ ತಪ್ಪಿನಿಂದ ಮರುಪಾವತಿ ಮಾಡಲಾಗಿದೆಯೋ ಅಥವಾ ಯಾರು ಹೂಡುವಳಿ ತೆರಿಗೆ ಜಮೆಯನ್ನು ತಪ್ಪಾಗಿ ತೆಗೆದುಕೊಂಡಿರುವನೋ ಅಥವಾ ಬಳಸಿರುವನೋ ತೆರಿಗೆಯ ಹೊಣೆಯನ್ನು ಹೊರಿಸಬಹುದಾದ ವ್ಯಕ್ತಿಗೆ, ನೋಟೀಸಿನಲ್ಲಿ ನಿರ್ದಿಷ್ಟಪಡಿಸಿರುವ ಮೊತ್ತವನ್ನು ಅದರ ಮೇಲೆ ಪ್ರಕರಣ 50ರ ಅಡಿಯಲ್ಲಿ ಸಂದಾಯ ಮಾಡಬೇಕಾದ ಬಡ್ಡಿ ಮತ್ತು ಈ ಅಧಿನಿಯಮದ ಉಪಬಂಧಗಳು ಅಥವಾ ಅದರ ಅಡಿಯಲ್ಲಿ ಮಾಡಲಾದ ನಿಯಮಗಳ ಅಡಿಯಲ್ಲಿ ವಿಧಿಸಬಹುದಾದ ದಂಡದ ಜೊತೆಗೆ, ಏಕೆ ಸಂದಾಯ ಮಾಡಬಾರದು ಎನ್ನುವುದಕ್ಕೆ ಕಾರಣಗಳನ್ನು ತೋರಿಸುವಂತೆ ಅವನನ್ನು ಅಗತ್ಯಪಡಿಸಿ ನೋಟೀಸನ್ನು ನೀಡತಕ್ಕದ್ದು:

ಪರಂತು, ಯಾವುದೇ ತೆರಿಗೆಯನ್ನು ಸಂದಾಯ ಮಾಡದಿರುವುದು ಅಥವಾ ಕಡಿಮೆ ಸಂದಾಯ ಮಾಡಿರುವುದು ಅಥವಾ ತಪ್ಪಿನಿಂದ ಮರುಪಾವತಿ ಮಾಡಿರುವುದು ಅಥವಾ ಹೂಡುವಳಿ ತೆರಿಗೆ ಜಮೆಯನ್ನು ತಪ್ಪಾಗಿ ತೆಗೆದುಕೊಂಡಿರುವುದು ಅಥವಾ ಬಳಸಿರುವುದು ಒಂದು ಹಣಕಾಸು ವರ್ಷದಲ್ಲಿ ಒಂದು ಸಾವಿರ ರೂಪಾಯಿಗಳಿಗಿಂತ ಕಡಿಮೆ ಮೊತ್ತವಿದ್ದರೆ, ನೋಟೀಸನ್ನು ನೀಡತಕ್ಕದ್ದಲ್ಲ.

(2) ಯುಕ್ತ ಅಧಿಕಾರಿಯು, ತೆರಿಗೆಯನ್ನು ಸಂದಾಯ ಮಾಡದಿರುವ ಅಥವಾ ಕಡಿಮೆ ಸಂದಾಯ ಮಾಡಿರುವ ಅಥವಾ ಹೂಡುವಳಿ ತೆರಿಗೆ ಜಮೆಯನ್ನು ತಪ್ಪಾಗಿ ತೆಗೆದುಕೊಂಡಿರುವ ಅಥವಾ ಬಳಸಿರುವ ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ವಾರ್ಷಿಕ ರಿಟರ್ನ್ ಒದಗಿಸಲು ಇರುವ ಗಡುವು ದಿನಾಂಕದಿಂದ ನಲವತ್ತೆರಡು ತಿಂಗಳೊಳಗೆ ಅಥವಾ ತಪ್ಪಿನಿಂದ ಮರುಪಾವತಿ ಮಾಡಿರುವ ದಿನಾಂಕದಿಂದ ನಲವತ್ತೆರಡು ತಿಂಗಳೊಳಗೆ ಉಪ-ಪ್ರಕರಣ (1)ರ ಅಡಿಯಲ್ಲಿ ನೋಟೀಸನ್ನು ನೀಡತಕ್ಕದ್ದು.

(3) ಉಪ-ಪ್ರಕರಣ (1)ರ ಅಡಿಯಲ್ಲಿ ಯಾವು ಅವಧಿಗಾಗಿ ಸೂಚನಾಪತ್ರವನ್ನು ನೀಡಲಾಗಿದ್ದಲ್ಲಿ, ಉಪ-ಪ್ರಕರಣ (1)ರ ಅಡಿಯಲ್ಲಿ ವ್ಯಾಪ್ತವಾಗಿರುವ ಅವಧಿಗಳನ್ನು ಹೊರತುಪಡಿಸಿದ ಇತರ ಅಂಥ ಅವಧಿಗಳಿಗೆ, ಸಂದಾಯ ಮಾಡದಿರುವ ಅಥವಾ ಕಡಿಮೆ ಸಂದಾಯ ಮಾಡಿದ ತೆರಿಗೆಯ ಅಥವಾ ತಪ್ಪಿನಿಂದ ಮಾಡಿದ ಮರುಪಾವತಿಯ ಅಥವಾ ತಪ್ಪಾಗಿ ತೆಗೆದುಕೊಂಡ ಅಥವಾ ಬಳಸಿದ ಹೂಡುವಳಿ ತೆರಿಗೆ ಜಮೆಯ ವಿವರಗಳನ್ನು ಒಳಗೊಂಡ ಒಂದು ವಿವರಪತ್ರವನ್ನು, ಯುಕ್ತ ಅಧಿಕಾರಿಯು ತೆರಿಗೆಯ ಹೊಣೆಯನ್ನು ಹೊರಿಸಬಹುದಾದ ವ್ಯಕ್ತಿಗೆ ಜಾರಿ ಮಾಡಬಹುದು.

(4) ಅಂಥ ತೆರಿಗೆ ಅವಧಿಗಳಿಗಾಗಿ ಉಪ-ಪ್ರಕರಣ (1)ರ ಅಡಿಯಲ್ಲಿ ವ್ಯಾಪ್ತವಾಗಿರುವುದನ್ನು ಹೊರತುಪಡಿಸಿದ ಅಂಥ ತೆರಿಗೆ ಅವಧಿಗಳಿಗೆ ಆಧರಿಸಿರುವ ಕಾರಣಾಧಾರಗಳು, ಮುಂಚಿನ ಸೂಚನಾಪತ್ರದಲ್ಲಿ ನಮೂದಿಸಲಾಗಿರುವವೇ ಆಗಿವೆ ಎನ್ನುವ ಷರತ್ತಿಗೆ ಒಳಪಟ್ಟು ಅಂಥ ವಿವರಪತ್ರದ ಜಾರಿ ಮಾಡುವಿಕೆಯನ್ನು ಉಪ-ಪ್ರಕರಣ (1)ರ ಅಡಿಯಲ್ಲಿ ಅಂಥ ವ್ಯಕ್ತಿಗೆ ಜಾರಿ ಮಾಡಿದ ನೋಟೀಸು ಎಂದು ಪರಿಭಾವಿಸತಕ್ಕದ್ದು.

(5) ಯಾವುದೇ ತೆರಿಗೆಯನ್ನು ಸಂದಾಯ ಮಾಡದಿರುವ ಅಥವಾ ಕಡಿಮೆ ಸಂದಾಯ ಮಾಡಿರುವ ಅಥವಾ ತಪ್ಪಾಗಿ ಮರುಪಾವತಿಯನ್ನು ಮಾಡಿರುವ ಅಥವಾ ಹೂಡುವಳಿ ತೆರಿಗೆ ಜಮೆಯನ್ನು ತಪ್ಪಾಗಿ ತೆಗೆದುಕೊಂಡಿರುವ ಅಥವಾ ಬಳಸಿರುವ ಸಂದರ್ಭಗಳಲ್ಲಿ, ದಂಡವು,-

(i) ತೆರಿಗೆಯನ್ನು ತಪ್ಪಿಸುವುದಕ್ಕಾಗಿ, ಮೋಸ ಅಥವಾ ಉದ್ದೇಶಪೂರ್ವಕವಾಗಿ ಯಾವುದೇ ಸಂಗತಿಗಳನ್ನು ತಪ್ಪಾಗಿ ಹೇಳುವುದು ಅಥವಾ ಬಚ್ಚಿಡುವುದನ್ನು ಹೊರತುಪಡಿಸಿದಂತಹ, ಯಾವುದೇ ಕಾರಣಕ್ಕಾಗಿ, ಅಂಥ ವ್ಯಕ್ತಿಯಿಂದ ಬಾಕಿಯಿರುವ ತೆರಿಗೆಯ ಶೇಕಡಾ ಹತ್ತರಷ್ಟು ಅಥವಾ ಹತ್ತು ಸಾವಿರ ರೂಪಾಯಿಗಳು, ಇವುಗಳಲ್ಲಿ ಯಾವುದು ಹೆಚ್ಚೋ ಅದು, ಆಗಿರತಕ್ಕದ್ದು;

(ii) ತೆರಿಗೆಯನ್ನು ತಪ್ಪಿಸುವುದಕ್ಕಾಗಿ, ಮೋಸ ಅಥವಾ ಉದ್ದೇಶಪೂರ್ವಕವಾಗಿ ಯಾವುದೇ ಸಂಗತಿಗಳನ್ನು ತಪ್ಪಾಗಿ ಹೇಳುವುದು ಅಥವಾ ಬಚ್ಚಿಡುವುದರ ಕಾರಣಕ್ಕಾಗಿ, ಅಂಥ ವ್ಯಕ್ತಿಯಿಂದ ಬಾಕಿಯಿರುವ ತೆರಿಗೆಯ ಸಮನಾದ ಮೊತ್ತವಾಗಿರತಕ್ಕದ್ದು.

(6) ತೆರಿಗೆಯ ಹೊಣೆಯನ್ನು ಹೊರಿಸಬಹುದಾದ ವ್ಯಕ್ತಿಯು ಮಾಡಿದ ಮನವಿ ಯಾವುದಾದರೂ ಇದ್ದರೆ ಅದನ್ನು ಪರಿಗಣಿಸಿದ ನಂತರ, ಯುಕ್ತ ಅಧಿಕಾರಿಯು, ಅಂಥ ವ್ಯಕ್ತಿಯಿಂದ ಬಾಕಿಯಿರುವ ತೆರಿಗೆ, ಬಡ್ಡಿ ಮತ್ತು ದಂಡದ ಮೊತ್ತವನ್ನು ನಿರ್ಧರಿಸತಕ್ಕದ್ದು ಮತ್ತು ಒಂದು ಆದೇಶವನ್ನು ನೀಡತಕ್ಕದ್ದು.

(7) ಉಪ-ಪ್ರಕರಣ (2)ರಲ್ಲಿ ನೋಟೀಸನ್ನು ಹೊರಡಿಸಿದ ದಿನಾಂಕದಿಂದ ಹನ್ನೆರಡು ತಿಂಗಳುಗಳ ಒಳಗಾಗಿ, ಯುಕ್ತ ಅಧಿಕಾರಿಯು ಉಪ-ಪ್ರಕರಣ (6)ರ ಅಡಿಯಲ್ಲಿ ಆದೇಶವನ್ನು ನೀಡತಕ್ಕದ್ದು:

ಪರಂತು ಯುಕ್ತ ಅಧಿಕಾರಿಗೆ ನಿರ್ದಿಷ್ಟಪಡಿಸಿದ ಅವಧಿಯೊಳಗೆ ಆದೇಶವನ್ನು ನೀಡಲು ಸಾಧ್ಯವಾಗದಿದ್ದಲ್ಲಿ, ಆಯುಕ್ತರು ಅಥವಾ ಆಯುಕ್ತರಿಂದ ಪ್ರಾಧಿಕೃತನಾದ ಯುಕ್ತ ಅಧಿಕಾರಿಗಿಂತ ಹಿರಿಯ ದರ್ಜೆಯ ಆದರೆ ರಾಜ್ಯ ತೆರಿಗೆ ಜಂಟಿ ಆಯುಕ್ತರ ದರ್ಜೆಗಿಂತ ಕಡಿಮೆಯಿಲ್ಲದ, ಒಬ್ಬ ಅಧಿಕಾರಿಯು, ಉಪ-ಪ್ರಕರಣ(6)ರ ಅಡಿಯಲ್ಲಿ, ಆದೇಶವನ್ನು ಹೊರಡಿಸುವಲ್ಲಿನ ವಿಳಂಬವನ್ನು, ನಿರ್ದಿಷ್ಟಪಡಿಸಿದ ಅವಧಿಯು ಮುಗಿಯುವ ಮೊದಲು, ಲಿಖಿತವಾಗಿ ದಾಖಲಿಸಿಕೊಂಡು, ಸದರಿ ಅವಧಿಯನ್ನು ಗರಿಷ್ಠ ಆರು ತಿಂಗಳ ಮುಂದಿನ ಅವಧಿಗೆ ವಿಸ್ತರಿಸಬಹುದು.

(8) ತೆರಿಗೆಯ ಹೊಣೆಯನ್ನು ಹೊರಿಸಬಹುದಾದ ವ್ಯಕ್ತಿಯು, ತೆರಿಗೆಯನ್ನು ತಪ್ಪಿಸುವುದಕ್ಕಾಗಿ ಮೋಸ ಅಥವಾ ಉದ್ದೇಶಪೂರ್ವಕವಾಗಿ ಯಾವುದೇ ಸಂಗತಿಗಳನ್ನು ತಪ್ಪಾಗಿ ಹೇಳುವುದು ಅಥವಾ ಬಚ್ಚಿಡುವುದನ್ನು ಹೊರತುಪಡಿಸಿ ಇತರ ಯಾವುದೇ ಕಾರಣಗಳಿಗಾಗಿ, ಯಾವುದೇ ತೆರಿಗೆಯನ್ನು ಸಂದಾಯ ಮಾಡದಿರುವುದು ಅಥವಾ ಕಡಿಮೆ ಸಂದಾಯ ಮಾಡಿರುವುದು ಅಥವಾ ತಪ್ಪಿನಿಂದ ಮರುಪಾವತಿ ಮಾಡಿರುವುದು ಅಥವಾ ಹೂಡುವಳಿ ತೆರಿಗೆ ಜಮೆಯನ್ನು ತಪ್ಪಾಗಿ ತೆಗೆದುಕೊಂಡಿರುವುದು ಅಥವಾ ಬಳಸಿರುವುದಕ್ಕೆ,-

(i) ಉಪ-ಪ್ರಕರಣ(1)ರ ಅಡಿಯಲ್ಲಿನ ನೋಟೀಸನ್ನು ಜಾರಿಮಾಡುವುದಕ್ಕೆ ಮೊದಲೇ, ಸ್ವ-ನಿಶ್ಚಿತಪಡಿಸಿಕೊಂಡಿರುವುದರ ಆಧಾರದ ಮೇಲಿನ ಅಂಥ ತೆರಿಗೆಯ ಮೊತ್ತವನ್ನು ಅಥವಾ ಯುಕ್ತ ಅಧಿಕಾರಿಯಿಂದ ನಿಶ್ಚಿತಪಡಿಸಿದ ತೆರಿಗೆಯ ಮೊತ್ತವನ್ನು, ಅದರ ಮೇಲೆ ಪ್ರಕರಣ 50ರ ಅಡಿಯಲ್ಲಿ ಸಂದಾಯ ಮಾಡಬೇಕಾದ ಬಡ್ಡಿಯ ಜೊತೆಗೆ, ಸಂದಾಯ ಮಾಡುವುದು ಮತ್ತು ಅಂಥ ಸಂದಾಯದ ಮಾಹಿತಿಯನ್ನು ಯುಕ್ತ ಅಧಿಕಾರಿಗೆ ಲಿಖಿತವಾಗಿ ತಿಳಿಸುವುದು ಮತ್ತು ಅಂಥ ಮಾಹಿತಿಯ ಸ್ವೀಕೃತಿಯ ಮೇರೆ , ಯುಕ್ತ ಅಧಿಕಾರಿಯು, ಹಾಗೆ ಸಂದಾಯ ಮಾಡಲಾದ ತೆರಿಗೆ ಅಥವಾ ಈ ಅಧಿನಿಯಮದ ಅಡಿಯಲ್ಲಿ ಅಥವಾ ಅದರಡಿಯಲ್ಲಿ ಮಾಡಲಾದ ನಿಯಮಗಳಡಿ ಸಂದಾಯ ಮಾಡಬೇಕಾದ ದಂಡಕ್ಕೆ ಸಂಬಂಧಿಸಿದಂತೆ, ಉಪ-ಪ್ರಕರಣ (1)ರ ಅಡಿಯಲ್ಲಿ ಯಾವುದೇನೋಟೀಸನ್ನು ಅಥವಾ ಉಪ-ಪ್ರಕರಣ (3)ರ ಅಡಿಯಲ್ಲಿ ಯಾವುದೇ ವಿವರಪತ್ರವನ್ನು, ಸಂದರ್ಭಾನುಸಾರವಾಗಿ, ಜಾರಿ ಮಾಡತಕ್ಕದ್ದಲ್ಲ;

(ii) ಸದರಿ ತೆರಿಗೆಯನ್ನು ಪ್ರಕರಣ 50ರ ಅಡಿಯಲ್ಲಿ ಸಂದಾಯ ಮಾಡಬೇಕಾದ ಬಡ್ಡಿಯ ಜೊತೆಗೆ, ಕಾರಣ ಕೇಳುವ ನೋಟೀಸನ್ನು ನೀಡಿದ ಅರವತ್ತು ದಿನಗಳ ಒಳಗಾಗಿ ಸಂದಾಯ ಮಾಡಿದರೆ, ದಂಡವನ್ನು ಸಂದಾಯ ಮಾಡತಕ್ಕದ್ದಲ್ಲ ಮತ್ತು ಸದರಿ ನೋಟೀಸಿಗೆ ಸಂಬಂಧಿಸಿದ ಎಲ್ಲಾ ನಡಾವಳಿಗಳು ಮುಕ್ತಾಯವಾಗಿವೆ ಎಂದು ಪರಿಭಾವಿಸತಕ್ಕದ್ದು.

(9) ತೆರಿಗೆಯ ಹೊಣೆಯನ್ನು ಹೊರಿಸಬಹುದಾದ ವ್ಯಕ್ತಿಯು, ತೆರಿಗೆಯನ್ನು ತಪ್ಪಿಸುವುದಕ್ಕಾಗಿ, ಮೋಸ ಅಥವಾ ಉದ್ದೇಶಪೂರ್ವಕವಾಗಿ ಯಾವುದೇ ಸಂಗತಿಗಳನ್ನು ತಪ್ಪಾಗಿ ಹೇಳುವುದು ಅಥವಾ ಬಚ್ಚಿಡುವುದರ ಕಾರಣಗಳಿಗಾಗಿ, ಯಾವುದೇ ತೆರಿಗೆಯನ್ನು ಸಂದಾಯ ಮಾಡದಿರುವುದು ಅಥವಾ ಕಡಿಮೆ ಸಂದಾಯ ಮಾಡಿರುವುದು ಅಥವಾ ತಪ್ಪಿನಿಂದ ಮರುಪಾವತಿ ಮಾಡಿರುವುದು ಅಥವಾ ಹೂಡುವಳಿ ತೆರಿಗೆ ಜಮೆಯನ್ನು ತಪ್ಪಾಗಿ ತೆಗೆದುಕೊಂಡಿರುವುದು ಅಥವಾ ಬಳಸಿರುವುದಕ್ಕೆ,-

(i) ಉಪ-ಪ್ರಕರಣ (1)ರ ಅಡಿಯಲ್ಲಿನ ನೋಟೀಸನ್ನು ಜಾರಿ ಮಾಡುವುದಕ್ಕೆ ಮೊದಲೇ,

ಸ್ವ-ನಿಶ್ಚಿತಪಡಿಸಿಕೊಂಡಿರುವುದರ ಆಧಾರದ ಮೇಲಿನ ಅಂಥ ತೆರಿಗೆಯ ಮೊತ್ತವನ್ನು ಅಥವಾ ಯುಕ್ತ ಅಧಿಕಾರಿಯಿಂದ ನಿಶ್ಚಿತಪಡಿಸಿದ ತೆರಿಗೆಯ ಮೊತ್ತವನ್ನು, ಅದರ ಮೇಲೆ ಪ್ರಕರಣ 50ರ ಅಡಿಯಲ್ಲಿ ಸಂದಾಯ ಮಾಡಬೇಕಾದ ಬಡ್ಡಿ ಮತ್ತು ಅಂಥ ತೆರಿಗೆಯ ಶೇಕಡ ಹದಿನೈದಕ್ಕೆ ಸಮನಾದ ದಂಡದೊಂದಿಗೆ ಸಂದಾಯ ಮಾಡುವುದು ಮತ್ತು ಅಂಥ ಸಂದಾಯದ ಮಾಹಿತಿಯನ್ನು ಯುಕ್ತ ಅಧಿಕಾರಿಗೆ ಲಿಖಿತವಾಗಿ ತಿಳಿಸುವುದು ಮತ್ತು ಅಂಥ ಮಾಹಿತಿಯ ಸ್ವೀಕೃತಿಯ ಮೇರೆಗೆ, ಯುಕ್ತ ಅಧಿಕಾರಿಯು, ಹಾಗೆ ಸಂದಾಯ ಮಾಡಲಾದ ತೆರಿಗೆ ಅಥವಾ ಈ ಅಧಿನಿಯಮದ ಅಡಿಯಲ್ಲಿ ಅಥವಾ ಅದರಡಿಯಲ್ಲಿ ಮಾಡಲಾದ ನಿಯಮಗಳಡಿ ಸಂದಾಯ ಮಾಡಬೇಕಾದ ದಂಡಕ್ಕೆ ಸಂಬಂಧಿಸಿದಂತೆ, ಉಪ-ಪ್ರಕರಣ(1)ರ ಅಡಿಯಲ್ಲಿ ಯಾವುದೇ ನೋಟೀಸನ್ನು ಜಾರಿ ಮಾಡತಕ್ಕದ್ದಲ್ಲ;

(ii) ಸದರಿ ತೆರಿಗೆಯನ್ನು ಪ್ರಕರಣ 50ರ ಅಡಿಯಲ್ಲಿ ಸಂದಾಯ ಮಾಡಬೇಕಾದ ಬಡ್ಡಿಯ ಮತ್ತು ಅಂಥ ತೆರಿಗೆಯ ಶೇಕಡಾ ಇಪ್ಪತ್ತೈದಕ್ಕೆ ಸಮನಾದ ದಂಡದೊಂದಿಗೆ, ಕಾರಣ ಕೇಳುವ ನೋಟೀಸನ್ನು ನೀಡಿದ ಅರವತ್ತು ದಿನಗಳ ಒಳಗಾಗಿ ಸಂದಾಯ ಮಾಡಿದರೆ, ಸದರಿ ನೋಟೀಸಿಗೆ ಸಂಬಂಧಿಸಿದ ಎಲ್ಲಾ ನಡಾವಳಿಗಳು ಮುಕ್ತಾಯವಾಗಿವೆ ಎಂದು ಪರಿಭಾವಿಸತಕ್ಕದ್ದು;

(iii) ಸದರಿ ತೆರಿಗೆಯನ್ನು ಪ್ರಕರಣ 50ರ ಅಡಿಯಲ್ಲಿ ಸಂದಾಯ ಮಾಡಬೇಕಾದ ಬಡ್ಡಿಯ ಮತ್ತು ಅಂಥ ತೆರಿಗೆಯ ಶೇಕಡಾ ಐವತ್ತಕ್ಕೆ ಸಮನಾದ ದಂಡದೊಂದಿಗೆ, ಆದೇಶವನ್ನು ನೀಡಿದ ಅರವತ್ತು ದಿನಗಳ ಒಳಗಾಗಿ ಸಂದಾಯ ಮಾಡಿದರೆ, ಸದರಿ ನೋಟೀಸಿಗೆ ಸಂಬಂಧಿಸಿದ ಎಲ್ಲಾ ನಡಾವಳಿಗಳು ಮುಕ್ತಾಯವಾಗಿವೆ ಎಂದು ಪರಿಭಾವಿಸತಕ್ಕದ್ದು.

(10) ಉಪ-ಪ್ರಕರಣ (8)ರ ಖಂಡ (i) ಅಥವಾ ಉಪ-ಪ್ರಕರಣ (9)ಖಂಡ (i)ರಲ್ಲಿ ಅಡಿಯಲ್ಲಿ ಸಂದಾಯ ಮಾಡಲಾದ ಮೊತ್ತವು, ವಾಸ್ತವಿಕವಾಗಿ ಸಂದಾಯ ಮಾಡಬೇಕಾದ ಮೊತ್ತಕ್ಕಿಂತ ಕಡಿಮೆಯಿದೆ ಎಂದು ಯುಕ್ತ ಅಧಿಕಾರಿಯು ಅಭಿಪ್ರಾಯಪಟ್ಟಲ್ಲಿ, ಅವನು ವಾಸ್ತವಿಕವಾಗಿ ಸಂದಾಯ ಮಾಡಬೇಕಾದ ಮೊತ್ತಕ್ಕಿಂತ ಕಡಿಮೆಯಿರುವ ಅಂಥ ಮೊತ್ತಕ್ಕೆ ಸಂಬಂಧಿಸಿದಂತೆ ಉಪ-ಪ್ರಕರಣ(1)ರಲ್ಲಿ ಉಪಬಂಧಿಸಿದಂತೆ ನೋಟೀಸನ್ನು ನೀಡಲು ಮುಂದುವರೆಯತಕ್ಕದ್ದು.

(11) ಉಪ-ಪ್ರಕರಣ (8)ರ ಖಂಡ(i) ಅಥವಾ ಖಂಡ (ii) ರಲ್ಲಿ ಏನೇ ಒಳಗೊಂಡಿದ್ದರೂ, ಸ್ವಯಂ-ನಿರ್ಧಾರಿತ ತೆರಿಗೆಯ ಯಾವುದೇ ಮೊತ್ತವನ್ನು ಅಥವಾ ತೆರಿಗೆಯಾಗಿ ಸಂಗ್ರಹಿಸಲಾಗಿರುವ ಯಾವುದೇ ಮೊತ್ತವನ್ನು ಅಂಥ ತೆರಿಗೆ ಸಂದಾಯದ ಗಡುವು ದಿನಾಂಕದಿಂದ ಮೂವತ್ತು ದಿನಗಳ ಒಳಗಾಗಿ ಸಂದಾಯ ಮಾಡದಿದ್ದಲ್ಲಿ, ಉಪ-ಪ್ರಕರಣ (5)ರ ಖಂಡ (i)ರ ಅಡಿಯಲ್ಲಿ ದಂಡವನ್ನು ಸಂದಾಯ ಮಾಡತಕ್ಕದ್ದು.

(12) 2024-25ರಿಂದ ಮುಂಬರುವ ಹಣಕಾಸು ವರ್ಷಗಳಿಗೆ ಸಂಬಂಧಿಸಿದಂತೆ, ತೆರಿಗೆಯ ನಿರ್ಧರಣೆಗಾಗಿ ಈ ಪ್ರಕರಣದ ಉಪಬಂಧಗಳು ಅನ್ವಯವಾಗತಕ್ಕದ್ದು.

ವಿವರಣೆ 1.- ಈ ಪ್ರಕರಣದ ಉದ್ದೇಶಗಳಿಗಾಗಿ,-

(i) “ಸದರಿ ನೋಟೀಸಿಗೆ ಸಂಬಂಧಿಸಿದ ಎಲ್ಲಾ ನಡಾವಳಿಗಳು” ಎನ್ನುವುದು ಪ್ರಕರಣ 132ರ ಅಡಿಯಲ್ಲಿನ ನಡಾವಳಿಗಳನ್ನು ಒಳಗೊಳ್ಳತಕ್ಕದ್ದಲ್ಲ;

(ii) ತೆರಿಗೆ ಸಂದಾಯ ಮಾಡಲು ಬಾಧ್ಯನಿರುವ ಮುಖ್ಯ ವ್ಯಕ್ತಿಗೆ ಮತ್ತು ಕೆಲವು ಇತರ ವ್ಯಕ್ತಿಗಳಿಗೆ ಅದೇ ನಡಾವಳಿಗಳ ಅಡಿಯಲ್ಲಿ ನೋಟೀಸನ್ನು ನೀಡಿದ್ದು, ಮತ್ತು ಮುಖ್ಯ ವ್ಯಕ್ತಿಗೆ ಪ್ರತಿಯಾದ ಅಂಥ ನಡಾವಳಿಗಳು, ಈ ಪ್ರಕರಣದ ಅಡಿಯಲ್ಲಿ ಮುಕ್ತಾಯಗೊಳಿಸಲಾಗಿದ್ದಲ್ಲಿ, ಪ್ರಕರಣಗಳಾದ 122 ಮತ್ತು 125ರ ಅಡಿಯಲ್ಲಿ ದಂಡವನ್ನು

ಸಂದಾಯ ಮಾಡುವುದಕ್ಕೆ ಬಾಧ್ಯರಿರುವ ಎಲ್ಲಾ ವ್ಯಕ್ತಿಗಳ ವಿರುದ್ಧವಾದ ನಡಾವಳಿಗಳು ಮುಕ್ತಾಯವಾಗಿವೆ ಎಂದು ಪರಿಭಾವಿಸತಕ್ಕದ್ದು.

ವಿವರಣೆ 2.- ಈ ಅಧಿನಿಯಮದ ಉದ್ದೇಶಗಳಿಗಾಗಿ “ಬಚ್ಚಿಡುವುದು” ಎಂಬ ಪದಾವಳಿಯನ್ನು, ಒಬ್ಬ ತೆರಿಗೆದಾಯಕ ವ್ಯಕ್ತಿಯು ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ಮಾಡಲಾದ ನಿಯಮಗಳ ಅಡಿಯಲ್ಲಿ ಒದಗಿಸಬೇಕಾದ ರಿಟರ್ನ್, ವಿವರಪತ್ರ, ಅಥವಾ ಯಾವುದೇ ಇತರ ದಸ್ತಾವೇಜುಗಳಲ್ಲಿ ಘೋಷಿಸುವುದಕ್ಕೆ ಅಗತ್ಯವಿರುವಂತಹ, ಸಂಗತಿಗಳನ್ನು ಅಥವಾ ಮಾಹಿತಿಯನ್ನು ಘೋಷಿಸದಿರುವುದು ಅಥವಾ ಯುಕ್ತ ಅಧಿಕಾರಿಯಿಂದ ಲಿಖಿತರೂಪದಲ್ಲಿ ಕೇಳಲಾದ ಯಾವುದೇ ಮಾಹಿತಿಯನ್ನು ಒದಗಿಸಲು ವಿಫಲವಾಗುವುದು ಎಂದು ಅರ್ಥೈಸತಕ್ಕದ್ದು.

27. ಪ್ರಕರಣ 75ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 75ರಲ್ಲಿ,-

(ಎ) ಉಪ-ಪ್ರಕರಣ (1)ರಲ್ಲಿ, “ಪ್ರಕರಣ 74” ಎಂಬ ಪದ ಮತ್ತು ಅಂಕಗಳ ನಂತರ “ಅಥವಾ ಪ್ರಕರಣ 74ಎರ ಉಪ-ಪ್ರಕರಣಗಳಾದ (2) ಮತ್ತು (7)” ಎಂಬ ಪದಗಳು, ಆವರಣಗಳು, ಅಂಕಗಳು ಮತ್ತು ಅಕ್ಷರವನ್ನು ಸೇರಿಸತಕ್ಕದ್ದು;

(ಬಿ) ಉಪ-ಪ್ರಕರಣ (2)ರ ನಂತರ, ಈ ಕೆಳಕಂಡ ಉಪ-ಪ್ರಕರಣವನ್ನು ಸೇರಿಸತಕ್ಕದ್ದು, ಅಂದರೆ:-

“(2ಎ) ಪ್ರಕರಣ 74ಎರ ಉಪ-ಪ್ರಕರಣ (5)ರ ಖಂಡ (ii)ರ ಅಡಿಯಲ್ಲಿನ ದಂಡವು, ತೆರಿಗೆಯನ್ನು ತಪ್ಪಿಸುವುದಕ್ಕಾಗಿ, ಮೋಸ ಅಥವಾ ಉದ್ದೇಶಪೂರ್ವಕವಾಗಿ ಯಾವುದೇ ಸಂಗತಿಗಳನ್ನು ತಪ್ಪಾಗಿ ಹೇಳುವುದು ಅಥವಾ ಬಚ್ಚಿಡಲಾಗಿದೆ ಎನ್ನುವ ಆರೋಪವನ್ನು ಯಾರಿಗೆ ನೋಟೀಸನ್ನು ನೀಡಲಾಗಿದೆಯೋ ಅವನ ವಿರುದ್ಧ ಸಾಬೀತುಪಡಿಸಲಾಗದ ಕಾರಣಗಳಿಂದ ಸಮರ್ಥನೀಯವಲ್ಲ ಎಂದು ಯಾವುದೇ ಅಪೀಲು ಪ್ರಾಧಿಕಾರ ಅಥವಾ ಅಪೀಲು ನ್ಯಾಯಾಧಿಕರಣ ಅಥವಾ ನ್ಯಾಯಾಲಯವು ತೀರ್ಮಾನಿಸಿದ್ದಲ್ಲಿ, ಪ್ರಕರಣ 74ಎರ ಉಪ-ಪ್ರಕರಣ (5)ರ ಖಂಡ (i)ರ ಅಡಿಯಲ್ಲಿ ಅಂತಹ ವ್ಯಕ್ತಿಯಿಂದ ದಂಡವನ್ನು ಸಂದಾಯ ಮಾಡತಕ್ಕದ್ದು.”;

(ಸಿ) ಉಪ-ಪ್ರಕರಣ (10)ರ ಬದಲಾಗಿ ಈ ಕೆಳಕಂಡ ಉಪ-ಪ್ರಕರಣವನ್ನು ಪ್ರತಿಯೋಜಿಸತಕ್ಕದ್ದು, ಅಂದರೆ:-

“(10) ಪ್ರಕರಣ 73ರ ಉಪ-ಪ್ರಕರಣ (10)ರಲ್ಲಿ ಅಥವಾ ಪ್ರಕರಣ 74ರ ಉಪ-ಪ್ರಕರಣ (10)ರಲ್ಲಿ ಅಥವಾ ಪ್ರಕರಣ 74ಎರ ಉಪ-ಪ್ರಕರಣ (7)ರಲ್ಲಿ ನಿರ್ದಿಷ್ಟಪಡಿಸಿದ ಅವಧಿಯೊಳಗೆ ಆದೇಶವನ್ನು ಹೊರಡಿಸದಿದ್ದಲ್ಲಿ, ನ್ಯಾಯನಿರ್ಣಯ ನಡಾವಳಿಗಳು ಮುಕ್ತಾಯವಾಗಿದೆಯೆಂದು ಪರಿಭಾವಿಸತಕ್ಕದ್ದು.”;

(ಡಿ) ಉಪ-ಪ್ರಕರಣ (11)ರಲ್ಲಿ, “ಪ್ರಕರಣ 74” ಎಂಬ ಪದ ಮತ್ತು ಅಂಕಗಳ ನಂತರ “ಅಥವಾ ಪ್ರಕರಣ 74ಎರ ಉಪ-ಪ್ರಕರಣ (7) ರಲ್ಲಿ” ಎಂಬ ಪದಗಳು, ಆವರಣಗಳು, ಅಂಕಗಳು ಮತ್ತು ಅಕ್ಷರವನ್ನು ಸೇರಿಸತಕ್ಕದ್ದು;

(ಇ) ಉಪ-ಪ್ರಕರಣ (12)ರಲ್ಲಿ, “ಪ್ರಕರಣ 73 ಅಥವಾ ಪ್ರಕರಣ 74” ಎಂಬ ಪದಗಳು ಮತ್ತು ಅಂಕಗಳ ನಂತರ “ಅಥವಾ ಪ್ರಕರಣ 74ಎರಲ್ಲಿ” ಎಂಬ ಪದಗಳು, ಅಂಕಗಳು ಮತ್ತು ಅಕ್ಷರವನ್ನು ಸೇರಿಸತಕ್ಕದ್ದು;

(ಎಫ್) ಉಪ-ಪ್ರಕರಣ (13)ರಲ್ಲಿ, “ಪ್ರಕರಣ 73 ಅಥವಾ ಪ್ರಕರಣ 74” ಎಂಬ ಪದಗಳು ಮತ್ತು ಅಂಕಗಳ ನಂತರ “ಅಥವಾ ಪ್ರಕರಣ 74ಎರಲ್ಲಿ” ಎಂಬ ಪದಗಳು, ಅಂಕಗಳು ಮತ್ತು ಅಕ್ಷರವನ್ನು ಸೇರಿಸತಕ್ಕದ್ದು.

28. ಪ್ರಕರಣ 104ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 104ರಲ್ಲಿ, ಉಪ-ಪ್ರಕರಣ (1)ರಲ್ಲಿನ ವಿವರಣೆಯಲ್ಲಿ, “ಪ್ರಕರಣ 73ರ ಉಪ-ಪ್ರಕರಣಗಳಾದ (2) ಮತ್ತು (10)ರಲ್ಲಿ ಅಥವಾ ಪ್ರಕರಣ 74ರ ಉಪ-ಪ್ರಕರಣಗಳಾದ (2) ಮತ್ತು (10)ರಲ್ಲಿ” ಎಂಬ ಪದಗಳು, ಆವರಣಗಳು,

ಅಂಕಿಗಳು ಮತ್ತು ಆಕ್ಷರದ ನಂತರ “ಅಥವಾ ಪ್ರಕರಣ 74ಎರ ಉಪ-ಪ್ರಕರಣಗಳಾದ (2) ಮತ್ತು (7)ರಲ್ಲಿ” ಎಂಬ ಪದಗಳು, ಆವರಣಗಳು, ಅಂಕಿಗಳು ಮತ್ತು ಆಕ್ಷರವನ್ನು ಸೇರಿಸತಕ್ಕದ್ದು.

29. ಪ್ರಕರಣ 107ರ ತಿದ್ದುಪಡಿ:- ಮೂಲ ಅಧಿನಿಯಮದ ಪ್ರಕರಣ 107ರಲ್ಲಿ,-

(ಎ) ಉಪ-ಪ್ರಕರಣ (6)ರಲ್ಲಿನ ಖಂಡ (ಬಿ)ಯಲ್ಲಿ, “ಇಪ್ಪತ್ತೈದು” ಎಂಬ ಪದದ ಬದಲಾಗಿ “ಇಪ್ಪತ್ತು” ಎಂಬ ಪದವನ್ನು ಪ್ರತಿಯೋಜಿಸತಕ್ಕದ್ದು;

(ಬಿ) ಉಪ-ಪ್ರಕರಣ (11) ರಲ್ಲಿನ ಎರಡನೇ ಪರಂತುಕದಲ್ಲಿ, “ಪ್ರಕರಣ 73 ಅಥವಾ ಪ್ರಕರಣ 74ರ” ಎಂಬ ಪದಗಳು ಮತ್ತು ಅಂಕಿಗಳ ನಂತರ “ಅಥವಾ ಪ್ರಕರಣ 74ಎರ” ಎಂಬ ಪದಗಳು ಮತ್ತು ಅಂಕಿಗಳನ್ನು ಸೇರಿಸತಕ್ಕದ್ದು.

30. ಪ್ರಕರಣ 109ರ ತಿದ್ದುಪಡಿ:- ಮೂಲ ಅಧಿನಿಯಮದ ಪ್ರಕರಣ 109ರಲ್ಲಿನ ಉಪ ಪ್ರಕರಣ (1)ರಲ್ಲಿ, “ಪುನರೀಕ್ಷಣಾ ಪ್ರಾಧಿಕಾರದಿಂದ ಹೊರಡಿಸಿದ ಆದೇಶಗಳ ವಿರುದ್ಧದ ಅಪೀಲಿನ ಅಹವಾಲು ಮಾಡುವುದಕ್ಕಾಗಿನ” ಎಂಬ ಪದಗಳ ನಂತರ “ಅಥವಾ ಪ್ರಕರಣ 171ರಲ್ಲಿ ಹಾಗೇ ಅಧಿಸೂಚಿಸಿದ್ದಲ್ಲಿ, ಸದರಿ ಪ್ರಕರಣದ ಉಪ-ಪ್ರಕರಣ (2)ರಲ್ಲಿ ಉಲ್ಲೇಖಿಸಲಾದ ಪ್ರಕರಣಗಳ ಪರಿಶೀಲನೆಯನ್ನು ನಡೆಸುವುದಕ್ಕಾಗಿ ಅಥವಾ ನ್ಯಾಯನಿರ್ಣಯಗೊಳಿಸುವುದಕ್ಕಾಗಿನ” ಎಂಬ ಪದಗಳು, ಆವರಣಗಳು ಮತ್ತು ಅಂಕಿಗಳನ್ನು ಸೇರಿಸತಕ್ಕದ್ದು;

31. ಪ್ರಕರಣ 112ರ ತಿದ್ದುಪಡಿ:- ಮೂಲ ಅಧಿನಿಯಮದ ಪ್ರಕರಣ 112ರಲ್ಲಿ,-

(ಎ) 2024ರ ಆಗಸ್ಟ್ 1ನೇ ದಿನಾಂಕದಿಂದ ಜಾರಿಗೆ ಬರುವಂತೆ, ಉಪ-ಪ್ರಕರಣ (1)ರಲ್ಲಿ, “ಅಪೀಲು ಮಾಡುತ್ತಿರುವ ವ್ಯಕ್ತಿಗೆ ತಿಳಿಯಪಡಿಸಿದ ದಿನಾಂಕದಿಂದ ಮೂರು ತಿಂಗಳ ಒಳಗಾಗಿ” ಎಂಬ ಪದಗಳು ಮತ್ತು ಅಂಕಿಗಳ ನಂತರ “ಅಥವಾ ಈ ಅಧಿನಿಯಮದ ಅಡಿಯಲ್ಲಿ ಅಪೀಲು ನ್ಯಾಯಾಧಿಕರಣಕ್ಕೆ ಅರ್ಜಿ ಸಲ್ಲಿಸುವುದಕ್ಕೆ ಪರಿಷತ್ತಿನ ಶಿಫಾರಸ್ಸುಗಳ ಮೇರೆಗೆ ಸರ್ಕಾರವು ಅಧಿಸೂಚಿಸಬಹುದಾದಂತಹ ದಿನಾಂಕದಂದು, ಇವುಗಳಲ್ಲಿ ಯಾವುದೋ ನಂತರವೋ ಅದರೊಳಗಾಗಿ,” ಎಂಬುದನ್ನು ಸೇರಿಸತಕ್ಕದ್ದು;

(ಬಿ) 2024ರ ಆಗಸ್ಟ್ 1ನೇ ದಿನಾಂಕದಿಂದ ಜಾರಿಗೆ ಬರುವಂತೆ, ಉಪ-ಪ್ರಕರಣ (3)ರಲ್ಲಿ, “ಸದರಿ ನಿರ್ಣಯ ಅಥವಾ ಆದೇಶವನ್ನು ತಿಳಿಯಪಡಿಸಿದ ದಿನಾಂಕದಿಂದ ಆರು ತಿಂಗಳುಗಳ ಒಳಗಾಗಿ” ಎಂಬ ಪದಗಳ ನಂತರ; ಅಥವಾ ಈ ಅಧಿನಿಯಮದ ಅಡಿಯಲ್ಲಿ ಅಪೀಲು ನ್ಯಾಯಾಧಿಕರಣದ ಮುಂದೆ ಅರ್ಜಿಯನ್ನು ಸಲ್ಲಿಸುವ ಉದ್ದೇಶಕ್ಕಾಗಿ ಪರಿಷತ್ತಿನ ಶಿಫಾರಸ್ಸುಗಳ ಮೇರೆಗೆ ಸರ್ಕಾರವು ಅಧಿಸೂಚಿಸಬಹುದಾದಂತಹ ದಿನಾಂಕದಂದು, ಇವುಗಳಲ್ಲಿ ಯಾವುದೋ ನಂತರವೋ ಅದರೊಳಗಾಗಿ” ಎಂಬುದನ್ನು ಸೇರಿಸತಕ್ಕದ್ದು;

(ಸಿ) ಉಪ-ಪ್ರಕರಣ (6)ರಲ್ಲಿ, “ಉಪಪ್ರಕರಣ (1)ರಲ್ಲಿ ಉಲ್ಲೇಖಿಸಿದ ಅವಧಿಯು ಮುಗಿದ ನಂತರದ ಮೂರು ತಿಂಗಳ ಒಳಗಾಗಿ ಒಂದು ಅಪೀಲನ್ನು ದಾಖಲು ಮಾಡಿಕೊಳ್ಳಬಹುದು” ಎಂಬ ಪದಗಳು, ಆವರಣಗಳು ಮತ್ತು ಅಂಕಿಯ ನಂತರ “ಅಥವಾ ಉಪ-ಪ್ರಕರಣ (3)ರಲ್ಲಿ ಉಲ್ಲೇಖಿಸಲಾದ ಅವಧಿಯು ಮುಗಿದ ನಂತರದ ಮೂರು ತಿಂಗಳ ಒಳಗಾಗಿ ಒಂದು ಅರ್ಜಿಯನ್ನು ಸಲ್ಲಿಸಲು ಅನುಮತಿಸಬಹುದು” ಎಂಬ ಪದಗಳು ಆವರಣಗಳು ಮತ್ತು ಅಂಕಿಯನ್ನು ಸೇರಿಸತಕ್ಕದ್ದು;

(ಡಿ) ಉಪ-ಪ್ರಕರಣ (8)ರಲ್ಲಿನ ಖಂಡ (ಬಿ)ರಲ್ಲಿರುವ,-

(i) “ಶೇಕಡಾ ಇಪ್ಪತ್ತರಷ್ಟಕ್ಕೆ” ಎಂಬ ಪದಗಳ ಬದಲಾಗಿ “ಶೇಕಡಾ ಹತ್ತರಷ್ಟಕ್ಕೆ” ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;

(ii) “ಐವತ್ತು ಕೋಟಿ ರೂಪಾಯಿಗಳ” ಎಂಬ ಪದಗಳ ಬದಲಾಗಿ “ಇಪ್ಪತ್ತು ಕೋಟಿ ರೂಪಾಯಿಗಳ” ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

32. ಪ್ರಕರಣ 122ರ ತಿದ್ದುಪಡಿ:- ಮೂಲ ಅಧಿನಿಯಮದ ಪ್ರಕರಣ 122ರಲ್ಲಿ, 2023ರ ಅಕ್ಟೋಬರ್,

1ನೇ ದಿನಾಂಕದಿಂದ ಜಾರಿಗೆ ಬರುವಂತೆ, ಉಪ-ಪ್ರಕರಣ (1ಬಿ)ರಲ್ಲಿ, “ಯಾವುದೇ ವಿದ್ಯುನ್ಮಾನ ವಾಣಿಜ್ಯ ನಿರ್ವಾಹಕನು” ಎಂಬ ಪದಗಳು ಮತ್ತು ಅಂಕಿಗಳ ಬದಲಾಗಿ “ಪ್ರಕರಣ 52ರ ಅಡಿಯಲ್ಲಿ ಮೂಲದಲ್ಲಿ ತೆರಿಗೆಯನ್ನು ಸಂಗ್ರಹಿಸುವ ಯಾವುದೇ ವಿದ್ಯುನ್ಮಾನ ವಾಣಿಜ್ಯ ನಿರ್ವಾಹಕನು,” ಎಂಬ ಪದಗಳು ಮತ್ತು ಅಂಕಿಗಳನ್ನು ಪ್ರತಿಯೋಜಿಸತಕ್ಕದ್ದು.

33. ಪ್ರಕರಣ 127ರ ತಿದ್ದುಪಡಿ:- ಮೂಲ ಅಧಿನಿಯಮದ ಪ್ರಕರಣ 127ರಲ್ಲಿ, “ಪ್ರಕರಣ 73 ಅಥವಾ ಪ್ರಕರಣ 74” ಎಂಬ ಪದಗಳು ಮತ್ತು ಅಂಕಿಗಳ ನಂತರ “ಅಥವಾ ಪ್ರಕರಣ 74ಎ” ಎಂಬ ಪದಗಳು, ಅಂಕಿಗಳು ಮತ್ತು ಅಕ್ಷರವನ್ನು ಸೇರಿಸತಕ್ಕದ್ದು.

34. ಹೊಸ ಪ್ರಕರಣ 128ಎ ರ ಸೇರ್ಪಡೆ:- ಮೂಲ ಅಧಿನಿಯಮದ ಪ್ರಕರಣ 128ರ ನಂತರ, ಈ ಕೆಳಕಂಡ ಪ್ರಕರಣವನ್ನು ಸೇರಿಸತಕ್ಕದ್ದು, ಅಂದರೆ:-

“128ಎ-ಕೆಲವು ತೆರಿಗೆ ಅವಧಿಗಳಿಗಾಗಿ, ಪ್ರಕರಣ 73ರ ಅಡಿಯಲ್ಲಿ ಹೆಚ್ಚಿಸಿದಬೇಡಿಕೆಗಳಿಗೆ ಸಂಬಂಧಿಸಿದಂತೆ ಬಡ್ಡಿ ಅಥವಾ ದಂಡ ಅಥವಾ ಎರಡನ್ನೂ ಮನ್ನಾ ಮಾಡುವುದು.- (1) ಈ ಅಧಿನಿಯಮದಲ್ಲಿ ವಿರುದ್ಧವಾಗಿ ಏನೇ ಒಳಗೊಂಡಿದ್ದರೂ,- 2017ರ ಜುಲೈ, 1ನೇ ದಿನಾಂಕದಿಂದ 2020ರ ಮಾರ್ಚ್, 31ನೇ ದಿನಾಂಕದ ಅವಧಿಗೆ ಅಥವಾ ಅದರ ಭಾಗಕ್ಕೆ ಸಂಬಂಧಿಸಿದಂತೆ, ತೆರಿಗೆಯ ಹೊಣೆಯನ್ನು ಹೊರಿಸಬಹುದಾದ ಒಬ್ಬ ವ್ಯಕ್ತಿಯಿಂದ ಈ ಕೆಳಕಂಡವುಗಳ ಅನುಸಾರವಾಗಿ ಸಂದಾಯ ಮಾಡಬೇಕಾದ ಮೊತ್ತವನ್ನು,-

(ಎ) ಪ್ರಕರಣ 73ರ ಉಪ-ಪ್ರಕರಣ (1)ರ ಅಡಿಯಲ್ಲಿ ನೋಟೀಸನ್ನು ನೀಡಿದ್ದರೆ ಅಥವಾ ಪ್ರಕರಣ 73ರ ಉಪ-ಪ್ರಕರಣ (3)ರ ಅಡಿಯಲ್ಲಿ ವಿವರ ಪತ್ರವನ್ನು ನೀಡಿದ್ದರೆ, ಮತ್ತು ಪ್ರಕರಣ 73ರ ಉಪ-ಪ್ರಕರಣ (9)ರ ಅಡಿಯಲ್ಲಿ ಆದೇಶವನ್ನು ಹೊರಡಿಸದಿದ್ದರೆ; ಅಥವಾ

(ಬಿ) ಪ್ರಕರಣ 73ರ ಉಪ-ಪ್ರಕರಣ (9)ರ ಅಡಿಯಲ್ಲಿ ಆದೇಶವನ್ನು ಹೊರಡಿಸಿ, ಮತ್ತು ಪ್ರಕರಣ 107ರ ಉಪ-ಪ್ರಕರಣ (11) ಅಥವಾ ಪ್ರಕರಣ 108ರ ಉಪ-ಪ್ರಕರಣ (1)ರ ಅಡಿಯಲ್ಲಿ ಆದೇಶವನ್ನು ಹೊರಡಿಸದಿದ್ದರೆ; ಅಥವಾ

(ಸಿ) ಪ್ರಕರಣ 107ರ ಉಪ-ಪ್ರಕರಣ (11) ಅಥವಾ ಪ್ರಕರಣ 108ರ ಉಪ-ಪ್ರಕರಣ (1)ರ ಅಡಿಯಲ್ಲಿ ಒಂದು ಆದೇಶವನ್ನು ಹೊರಡಿಸಿ, ಮತ್ತು ಪ್ರಕರಣ 113ರ ಉಪ-ಪ್ರಕರಣ (1)ರ ಅಡಿಯಲ್ಲಿ ಆದೇಶವನ್ನು ಹೊರಡಿಸದಿದ್ದರೆ,

-ಸದರಿ ವ್ಯಕ್ತಿಯು ಖಂಡ (ಎ), ಖಂಡ (ಬಿ) ಅಥವಾ ಖಂಡ (ಸಿ) ಯಲ್ಲಿ ಉಲ್ಲೇಖಿಸಿದ ನೋಟೀಸು, ವಿವರಪತ್ರ ಮತ್ತು ಆದೇಶದ ಅನುಸಾರ, ಸಂದರ್ಭಾನುಸಾರವಾಗಿ, ಪರಿಷತ್ತಿನ ಶಿಫಾರಸ್ಸುಗಳ ಮೇರೆಗೆ ಸರ್ಕಾರವು ಅಧಿಸೂಚಿಸಬಹುದಾದ ದಿನಾಂಕದಂದು ಅಥವಾ ಅದಕ್ಕೆ ಮೊದಲು, ಸಂಪೂರ್ಣ ತೆರಿಗೆಯನ್ನು ಸಂದಾಯ ಮಾಡಿದರೆ, ಪ್ರಕರಣ 50ರಡಿಯಲ್ಲಿನ ಬಡ್ಡಿ ಮತ್ತು ಈ ಅಧಿನಿಯಮದಡಿಯಲ್ಲಿನ ದಂಡವನ್ನು ಸಂದಾಯ ಮಾಡತಕ್ಕದ್ದಲ್ಲ ಮತ್ತು ಸದರಿ ನೋಟೀಸು ಅಥವಾ ಆದೇಶ ಅಥವಾ ಸಂದರ್ಭಾನುಸಾರವಾಗಿ, ವಿವರಪತ್ರಕ್ಕೆ ಸಂಬಂಧಿಸಿದ ಎಲ್ಲಾ ನಡಾವಳಿಗಳು, ನಿಯಮಿಸಬಹುದಾದ ಅಂತಹ ಷರತ್ತುಗಳಿಗೆ ಒಳಪಟ್ಟು ಮುಕ್ತಾಯವಾಗಿವೆ ಎಂದು ಪರಿಭಾವಿಸತಕ್ಕದ್ದು:

ಪರಂತು ಪ್ರಕರಣ 74ರ ಉಪ-ಪ್ರಕರಣ (1)ರ ಅಡಿಯಲ್ಲಿ ನೋಟೀಸನ್ನು ನೀಡಿದ್ದು ಮತ್ತು ಅಪೀಲು ಪ್ರಾಧಿಕಾರ ಅಥವಾ ಅಪೀಲು ನ್ಯಾಯಾಧಿಕರಣ ಅಥವಾ ನ್ಯಾಯಾಲಯದ ನಿರ್ದೇಶನಕ್ಕೆ ಅನುಗುಣವಾಗಿ ಪ್ರಕರಣ 75ರ ಉಪ-ಪ್ರಕರಣ (2)ರ ಉಪಬಂಧಗಳ ಪ್ರಕಾರ ಯುಕ್ತ ಅಧಿಕಾರಿಯು ಒಂದು ಆದೇಶವನ್ನು ಹೊರಡಿಸಿದ್ದರೆ ಅಥವಾ ಆದೇಶವನ್ನು ನೀಡುವುದು ಅಗತ್ಯವಾಗಿದ್ದಲ್ಲಿ, ಸದರಿ ನೋಟೀಸು ಅಥವಾ ಆದೇಶವನ್ನು, ಸಂದರ್ಭಾನುಸಾರವಾಗಿ, ಈ ಉಪ-ಪ್ರಕರಣದ ಖಂಡ (ಎ) ಮತ್ತು ಖಂಡ(ಬಿ)ರಲ್ಲಿ ಉಲ್ಲೇಖಿಸಲಾದ ಒಂದು ನೋಟೀಸು ಅಥವಾ ಆದೇಶ ಎಂದು ಪರಿಗಣಿಸತಕ್ಕದ್ದು;

ಮತ್ತು ಪರಂತು, ಈ ಉಪ-ಪ್ರಕರಣದ ಅಡಿಯಲ್ಲಿ ನಡಾವಳಿಗಳ ತೀರ್ಮಾನವು, ಖಂಡ (ಬಿ) ಮತ್ತು ಖಂಡ (ಸಿ)ಯ ಒಂದು ಆದೇಶದ ವಿರುದ್ಧ ಅಥವಾ ಮೊದಲನೇ ಪರಂತುಕದಲ್ಲಿ ಉಲ್ಲೇಖಿಸಿದಂತೆ ಅಪೀಲು ಪ್ರಾಧಿಕಾರ ಅಥವಾ ಅಪೀಲು ನ್ಯಾಯಾಧಿಕರಣ ಅಥವಾ ನ್ಯಾಯಾಲಯದ ನಿರ್ದೇಶನಕ್ಕೆ ವಿರುದ್ಧವಾಗಿ ಸಂದರ್ಭಾನುಸಾರವಾಗಿ, ಪ್ರಕರಣ 107ರ ಉಪ-ಪ್ರಕರಣ (3)ರ ಅಡಿಯಲ್ಲಿ ಅಥವಾ ಪ್ರಕರಣ 112ರ ಉಪ-ಪ್ರಕರಣ (3)ರ ಅಡಿಯಲ್ಲಿ ಸಲ್ಲಿಸಲಾದ ಅರ್ಜಿ ಅಥವಾ ಪ್ರಕರಣ 117ರ ಉಪ-ಪ್ರಕರಣ (1)ರ ಅಡಿಯಲ್ಲಿ ಅಥವಾ ಪ್ರಕರಣ 118ರ ಉಪ-ಪ್ರಕರಣ (1)ರ ಅಡಿಯಲ್ಲಿ ರಾಜ್ಯ ಸರ್ಕಾರದ ಒಬ್ಬ ಅಧಿಕಾರಿಯಿಂದ ಅಪೀಲನ್ನು ಸಲ್ಲಿಸಿದ ಪ್ರಕರಣಗಳಲ್ಲಿ, ಅಥವಾ ಪ್ರಕರಣ 108ರ ಉಪ-ಪ್ರಕರಣ (1)ರ ಅಡಿಯಲ್ಲಿ ಯಾವುದೇ ನಡಾವಳಿಗಳನ್ನು ಪ್ರಾರಂಭಿಸಿರುವ ಪ್ರಕರಣಗಳಲ್ಲಿ, ಅಪೀಲು ಪ್ರಾಧಿಕಾರ ಅಥವಾ ಅಪೀಲು ನ್ಯಾಯಾಧಿಕರಣ ಅಥವಾ ನ್ಯಾಯಾಲಯ ಅಥವಾ ಪುನರೀಕ್ಷಣಾ ಪ್ರಾಧಿಕಾರದ ಆದೇಶದ ಅನುಸಾರವಾಗಿ ಸದರಿ ವ್ಯಕ್ತಿಯು, ಸದರಿ ಆದೇಶದ ದಿನಾಂಕದಿಂದ ಮೂರು ತಿಂಗಳೊಳಗೆ ಸಂದಾಯ ಮಾಡಬೇಕಾದ ಹೆಚ್ಚುವರಿ ತೆರಿಗೆ ಮೊತ್ತವು ಯಾವುದಾದರೂ ಇದ್ದರೆ, ಅದನ್ನು ಸಂದಾಯ ಮಾಡುವ ಷರತ್ತಿಗೆ ಒಳಪಟ್ಟಿರುತ್ತದೆ:

ಅಲ್ಲದೆ ಪರಂತು, ಅಂತಹ ಬಡ್ಡಿ ಮತ್ತು ದಂಡವನ್ನು ಈಗಾಗಲೇ ಸಂದಾಯ ಮಾಡಿದ್ದರೆ, ಅದರ ಮರುಪಾವತಿಯು ಲಭ್ಯವಾಗತಕ್ಕದ್ದಲ್ಲ.

(2) ತಪ್ಪಿನಿಂದಾದ ಮರುಪಾವತಿಯ ಪ್ರಯುಕ್ತ, ವ್ಯಕ್ತಿಯಿಂದ ಸಂದಾಯ ಮಾಡಬೇಕಾದ ಯಾವುದೇ ಮೊತ್ತಕ್ಕೆ, ಉಪ-ಪ್ರಕರಣ(1)ರಲ್ಲಿ ಒಳಗೊಂಡಿರುವುದಾದುದೂ ಅನ್ವಯಿಸತಕ್ಕದ್ದಲ್ಲ.

(3) ಸದರಿ ವ್ಯಕ್ತಿಯಿಂದ, ಅಪೀಲು ಪ್ರಾಧಿಕಾರ ಅಥವಾ ಅಪೀಲು ನ್ಯಾಯಾಧಿಕರಣ ಅಥವಾ ಸಂದರ್ಭಾನುಸಾರವಾಗಿ, ಒಂದು ನ್ಯಾಯಾಲಯದ ಮುಂದೆ ಸಲ್ಲಿಸಿದ ಅಪೀಲು ಅಥವಾ ರಿಟ್‌ಅರ್ಜಿಯು, ಇತ್ಯರ್ಥದಲ್ಲಿರುವಾಗ, ಉಪ-ಪ್ರಕರಣ(1)ರ ಅಡಿಯಲ್ಲಿ ಅಧಿಸೂಚಿಸಿದ ದಿನಾಂಕದಂದು ಅಥವಾ ಅದಕ್ಕೆ ಮೊದಲೇ ಸದರಿ ವ್ಯಕ್ತಿಯಿಂದ ಅದನ್ನು ಹಿಂತೆಗೆದುಕೊಳ್ಳದಿದ್ದರೆ, ಉಪ-ಪ್ರಕರಣ(1)ರಲ್ಲಿ ಒಳಗೊಂಡಿರುವುದಾದುದೂ ಅನ್ವಯಿಸತಕ್ಕದ್ದಲ್ಲ.

(4) ಈ ಅಧಿನಿಯಮದಲ್ಲಿ ಏನೇ ಒಳಗೊಂಡಿದ್ದರೂ ಉಪ-ಪ್ರಕರಣ (1)ರ ಅಡಿಯಲ್ಲಿ ನಿರ್ದಿಷ್ಟಪಡಿಸಿದ ಯಾವುದೇ ಮೊತ್ತವನ್ನು ಸಂದಾಯ ಮಾಡಿದ್ದು ಮತ್ತು ಸದರಿ ಉಪ-ಪ್ರಕರಣದ ಅಡಿಯಲ್ಲಿ ನಡಾವಳಿಗಳು ಮುಕ್ತಾಯಗೊಂಡಿದೆಯೆಂದು ಪರಿಭಾವಿಸಿದ ಪ್ರಕರಣಗಳಲ್ಲಿ, ಉಪ-ಪ್ರಕರಣ (1)ರ ಖಂಡ (ಬಿ) ಅಥವಾ ಖಂಡ(ಸಿ)ಯಲ್ಲಿ ಉಲ್ಲೇಖಿಸಿದ ಆದೇಶದ ವಿರುದ್ಧ ಪ್ರಕರಣ 107ರ ಉಪ-ಪ್ರಕರಣ (1)ರ ಅಡಿಯಲ್ಲಿ ಅಥವಾ ಪ್ರಕರಣ 112ರ ಉಪ-ಪ್ರಕರಣ (1)ರ ಅಡಿಯಲ್ಲಿ ಅಪೀಲನ್ನು ಹೂಡಲು ಅವಕಾಶವಿರತಕ್ಕದ್ದಲ್ಲ.”.

35. ಪ್ರಕರಣ 171ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 171ರಲ್ಲಿ,-

(ಎ) ಉಪ-ಪ್ರಕರಣ (2)ರಲ್ಲಿ, ಈ ಕೆಳಕಂಡ ಪರಂತುಕವನ್ನು ಮತ್ತು ವಿವರಣೆಯನ್ನು ಸೇರಿಸತಕ್ಕದ್ದು, ಅಂದರೆ:-

‘ಪರಂತು ಸರ್ಕಾರವು, ಪರಿಷತ್ತಿನ ಶಿಫಾರಸ್ಸುಗಳ ಅನ್ವಯ, ಅಧಿಸೂಚನೆಯ ಮೂಲಕ, ಯಾವುದೇ ನೋಂದಾಯಿತ ವ್ಯಕ್ತಿಯಿಂದ ತೆಗೆದುಕೊಂಡ ಹೂಡುವಳಿ ತೆರಿಗೆ ಜಮೆಯು ಅಥವಾ ತೆರಿಗೆ ದರದಲ್ಲಿನ ಇಳಿಕೆಯ ಪ್ರಯುಕ್ತ ಬೆಲೆಯಲ್ಲಾದ ಇಳಿಕೆಗೆ ಅನುಗುಣವಾಗಿ ಆತನಿಂದ ಪೂರೈಕೆ ಮಾಡಿದ ಸರಕು ಅಥವಾ ಸೇವೆಗಳ ಅಥವಾ ಅವುಗಳೆರಡರ ಬೆಲೆಯಲ್ಲಿ ವಾಸ್ತವಿಕವಾಗಿ ಇಳಿಕೆಯಾಗಿದೆಯೇ ಎನ್ನುವುದರ ಪರಿಶೀಲನೆಗಾಗಿ ಯಾವುದೇ ಕೋರಿಕೆಯನ್ನು ಸದರಿ ಪ್ರಾಧಿಕಾರವು ಅಂಗೀಕರಿಸಬಾರದ ದಿನಾಂಕವನ್ನು ನಿರ್ದಿಷ್ಟಪಡಿಸಬಹುದು.

ವಿವರಣೆ.- ಈ ಪ್ರಕರಣದ ಉದ್ದೇಶಗಳಿಗಾಗಿ, “ಪರಿಶೀಲನೆಗಾಗಿ ಕೋರಿಕೆ” ಎಂದರೆ ಒಬ್ಬ ಅರ್ಜಿದಾರನಿಂದ, ತೆಗೆದುಕೊಂಡ ಹೂಡುವಳಿ ತೆರಿಗೆ ಜಮೆಯು ಅಥವಾ ತೆರಿಗೆ ದರದಲ್ಲಿನ ಇಳಿಕೆಯ ಪ್ರಯುಕ್ತ ಬೆಲೆಯಲ್ಲಾದ ಇಳಿಕೆಗೆ ಅನುಗುಣವಾಗಿ ಆತನಿಂದ ಪೂರೈಕೆ ಮಾಡಿದ ಸರಕು ಅಥವಾ ಸೇವೆಗಳ ಅಥವಾ ಅವುಗಳೆರಡರ ಬೆಲೆಯಲ್ಲಿ ವಾಸ್ತವಿಕವಾಗಿ ಇಳಿಕೆಯಾಗಿದೆಯೇ ಎನ್ನುವುದನ್ನು ಪರಿಶೀಲಿಸುವುದಕ್ಕಾಗಿ ಲಿಖಿತ ರೂಪದಲ್ಲಿ ಕೋರುವ ಅರ್ಜಿಯನ್ನು ಸಲ್ಲಿಸುವುದು.

(ಬಿ) ಉಪ ಪ್ರಕರಣ (3ಎ)ರಲ್ಲಿನ ವಿವರಣೆಯನ್ನು ಅದರ ವಿವರಣೆ 1 ಎಂದು ಮರುಸಂಖ್ಯೆ ನೀಡತಕ್ಕದ್ದು ಮತ್ತು ಹಾಗೆ ಮರುಸಂಖ್ಯೆ ನೀಡಲಾದ ವಿವರಣೆ 1ರ ನಂತರ, ಈ ಕೆಳಕಂಡ ವಿವರಣೆಯನ್ನು ಸೇರಿಸತಕ್ಕದ್ದು, ಅಂದರೆ:-

‘ವಿವರಣೆ 2.- ಈ ಪ್ರಕರಣದ ಉದ್ದೇಶಗಳಿಗಾಗಿ, “ಪ್ರಾಧಿಕಾರ” ಎಂಬ ಪದಾವಳಿಯು “ಅಪೀಲು ನ್ಯಾಯಾಧಿಕರಣ”ವನ್ನು ಒಳಗೊಂಡಿರತಕ್ಕದ್ದು.’.

36. ಅನುಸೂಚಿ-III ರ ತಿದ್ದುಪಡಿ.- ಮೂಲ ಅಧಿನಿಯಮದ ಅನುಸೂಚಿ IIIರಲ್ಲಿ, ಕಂಡಿಕೆ 8 ಮತ್ತು ವಿವರಣೆ-1ರ ಮೊದಲು, ಈ ಕೆಳಕಂಡ ಕಂಡಿಕೆಗಳನ್ನು ಸೇರಿಸತಕ್ಕದ್ದು, ಅವುಗಳೆಂದರೆ:-

“(9) ವಿಮಾದಾರರು ಪಾವತಿಸಿದ ಕಂತಿನ ಸಂಪೂರ್ಣ ಮೊತ್ತದ ಮೇಲೆ ಪ್ರಮುಖ ವಿಮಾದಾರರು ಕೇಂದ್ರ ತೆರಿಗೆ, ರಾಜ್ಯ ತೆರಿಗೆ, ಕೇಂದ್ರಾಡಳಿತ ಪ್ರದೇಶ ತೆರಿಗೆ ಮತ್ತು ಏಕೀಕೃತ ತೆರಿಗೆಯನ್ನು ಸಂದಾಯ ಮಾಡುವ ಷರತ್ತಿಗೊಳಪಟ್ಟು, ಸಹ-ವಿಮಾ ಒಪ್ಪಂದಗಳಲ್ಲಿ, ವಿಮಾದಾರರಿಗೆ, ಪ್ರಮುಖ ವಿಮಾದಾರರು ಮತ್ತು ಸಹ-ವಿಮಾದಾರರು ಜಂಟಿಯಾಗಿ ಒದಗಿಸಿದ ಸೇವೆಗಳಿಗೆ, ಪ್ರಮುಖ ವಿಮಾದಾರನಿಂದ, ಸಹ-ವಿಮಾದಾರನಿಗೆ ಸಹ-ವಿಮಾ ಕಂತಿನ ಹಂಚಿಕೆಯ ಚಟುವಟಿಕೆ.

(10) ವಿಮಾದಾರರಿಂದ ಮರುವಿಮಾದಾರರಿಗೆ, ಸದರಿ ಸೆಡಿಂಗ್ ಕಮಿಷನ್ ಅಥವಾ ರಿಇನ್ಸೂರೆನ್ಸ್ ಕಮಿಷನ್ ಅನ್ನು ಒಳಗೊಂಡಂತೆ ಸಂದಾಯ ಮಾಡಬೇಕಾದ ಒಟ್ಟು ಮರುವಿಮಾ ಕಂತಿನ ಮೇಲೆ, ಮರುವಿಮಾದಾರರಿಂದ ಕೇಂದ್ರ ತೆರಿಗೆ, ರಾಜ್ಯ ತೆರಿಗೆ, ಕೇಂದ್ರಾಡಳಿತ ತೆರಿಗೆ ಮತ್ತು ಏಕೀಕೃತ ತೆರಿಗೆಯನ್ನು ಸಂದಾಯ ಮಾಡಿದ ಷರತ್ತಿಗೆ ಒಳಪಟ್ಟು, ವಿಮಾದಾರರಿಂದ ಮರುವಿಮಾದಾರರಿಗೆ ಸಂದಾಯ ಮಾಡಿದ ಮರುವಿಮಾ ಕಂತಿನಿಂದ, ಸೆಡಿಂಗ್ ಕಮಿಷನ್ ಅಥವಾ ರಿಇನ್ಸೂರೆನ್ಸ್ ಕಮಿಷನ್ ಅನ್ನು ಕಡಿತಗೊಳಿಸಲಾಗಿರುವ ವಿಮಾದಾರರಿಂದ, ಮರುವಿಮಾದಾರರಿಗೆ ಒದಗಿಸಿದ ಸೇವೆಗಳು.”.

37. ಸಂದಾಯ ಮಾಡಿದ ತೆರಿಗೆಯ ಅಥವಾ ಹಿಮ್ಮುಖಗೊಳಿಸಿದ ಹೂಡುವಳಿ ತೆರಿಗೆ ಜಮೆಯನ್ನು ಮರುಪಾವತಿ ಮಾಡದಿರುವುದು.- ಎಲ್ಲಾ ವಾಸ್ತವಿಕ ಸಮಯಗಳಲ್ಲಿ ಪ್ರಕರಣ 6 ಜಾರಿಯಲ್ಲಿರುವಾಗ ಹಾಗೆ ಸಂದಾಯ ಮಾಡಬಾರದಾಗಿದ್ದು, ಅಥವಾ ಹಿಮ್ಮುಖಗೊಳಿಸಬಾರದಾಗಿದ್ದು ಆದರೆ ಸಂದಾಯ ಮಾಡಿದ ಎಲ್ಲಾ ತೆರಿಗೆಯನ್ನು ಅಥವಾ ಹಿಮ್ಮುಖಗೊಳಿಸಿದ ಹೂಡುವಳಿ ತೆರಿಗೆ ಜಮೆಯನ್ನು ಮರುಪಾವತಿ ಮಾಡತಕ್ಕದ್ದಲ್ಲ.

3. ನಿರಸನ ಮತ್ತು ಉಳಿಸುವಿಕೆಗಳು.- (1) ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ಅಧ್ಯಾದೇಶ, 2024 (2024ರ ಕರ್ನಾಟಕ ಅಧ್ಯಾದೇಶ ಸಂ.02)ನ್ನು ಈ ಮೂಲಕ ನಿರಸನಗೊಳಿಸಲಾಗಿದೆ.

(2) ಅಂಥ ನಿರಸನವು ಏನೇ ಒಳಗೊಂಡಿದ್ದರೂ ಸದರಿ ಅಧ್ಯಾದೇಶದ ಅಡಿಯಲ್ಲಿ ತಿದ್ದುಪಡಿಯಾದಂತೆ ಏನೇ ಮಾಡಿದ್ದರೂ ಅಥವಾ ಯಾವುದೇ ಕ್ರಮವನ್ನು ಕೈಗೊಂಡಿದ್ದರೂ ಈ ಅಧಿನಿಯಮದ ಅಡಿಯಲ್ಲಿ ತಿದ್ದುಪಡಿಯಾದಂತೆ ಮೂಲ ಅಧಿನಿಯಮದಲ್ಲಿ ಮಾಡಲಾಗಿದೆ ಅಥವಾ ಕೈಗೊಳ್ಳಲಾಗಿದೆ ಎಂದು ಭಾವಿಸತಕ್ಕದ್ದು.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ, 2017ನ್ನು ಅಂತರ್-ರಾಜ್ಯವಾಗಿ ಪೂರೈಕೆಯಾಗುವ ಸರಕು ಅಥವಾ ಸೇವೆಗಳು ಅಥವಾ ಇವೆರಡರ ಮೇಲೂ ಕರ್ನಾಟಕ ಸರ್ಕಾರವು ತೆರಿಗೆಯನ್ನು ವಿಧಿಸಲು ಮತ್ತು ಸಂಗ್ರಹಿಸಲು ಉಪಬಂಧ ಕಲ್ಪಿಸುವುದಕ್ಕಾಗಿ ಅಧಿನಿಯಮಿಸಲಾಗಿದೆ.

ಜಿಎಸ್ಟಿ ಪರಿಷತ್ತಿನ ಶಿಫಾರಸ್ಸುಗಳನುಸಾರ ಕೇಂದ್ರ ಸರ್ಕಾರವು ಹಣಕಾಸು ಅಧಿನಿಯಮ (ಸಂ.2) 2024 (2024ರ ಕೇಂದ್ರ ಅಧಿನಿಯಮ15) ರ ಮೂಲಕ ಕೇಂದ್ರ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ, 2017 (2017ರ ಕೇಂದ್ರ ಅಧಿನಿಯಮ 12)ಕ್ಕೆ ಈಗಾಗಲೇ ತಿದ್ದುಪಡಿ ಮಾಡಲಾಗಿದೆ ಮತ್ತು ಅದನ್ನು ಮಾನ್ಯ ರಾಷ್ಟ್ರಪತಿಯವರ ಅನುಮತಿಯ ತರುವಾಯ ದಿನಾಂಕ:16ನೇ ಆಗಸ್ಟ್ 2024ರಂದು ಭಾರತ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಭಾರತ ಸರ್ಕಾರವು ಅಧಿಸೂಚನೆ ಸಂಖ್ಯೆ.17/2024- ಕೇಂದ್ರ ತೆರಿಗೆ ದಿನಾಂಕ:27.09.2024ರಲ್ಲಿ, ಸದರಿ ಅಧಿನಿಯಮದ ವಿವಿಧ ಉಪಬಂಧಗಳ ಪ್ರಾರಂಭದ ದಿನಾಂಕವನ್ನು ನೀಡಲಾಗಿದೆ.

ಸರಕು ಮತ್ತು ಸೇವೆಗಳ ತೆರಿಗೆಯು ಏಕರೂಪ ತೆರಿಗೆ ವ್ಯವಸ್ಥೆಯಾಗಿದ್ದು, ಅದೇ ರೀತಿಯ ತಿದ್ದುಪಡಿಗಳನ್ನು ಸಮಾನಾಂತರವಾಗಿ ತರುವ ಅವಶ್ಯಕತೆ ಇರುವುದರಿಂದ;

ಹೊಸ ತೆರಿಗೆ ವಿಧಾನವು ಕೆಲವು ತೊಂದರೆಗಳನ್ನು ಎದುರಿಸುತ್ತಿದ್ದು, ತೊಂದರೆಗಳನ್ನು ನಿವಾರಿಸುವ ಸಲುವಾಗಿ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ, 2017 (2017ರ ಕರ್ನಾಟಕ ಅಧಿನಿಯಮ 27)ನ್ನು ತಿದ್ದುಪಡಿಮಾಡಲು ಪ್ರಸ್ತಾವಿಸಲಾಗಿದೆ;

ವಿಷಯವು ತುರ್ತುಸ್ವರೂಪದ್ದಾದ್ದರಿಂದ ಮತ್ತು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳು ಅಧಿವೇಶನದಲ್ಲಿ ಇಲ್ಲದಿದ್ದುದರಿಂದ, ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ಅಧ್ಯಾದೇಶ, 2024 (2024ರ ಕರ್ನಾಟಕ ಅಧ್ಯಾದೇಶ ಸಂ.02)ನ್ನು ಮೇಲಿನ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಪ್ರಖ್ಯಾಪಿಸಲಾಗಿತ್ತು.

ಈ ವಿಧೇಯಕವು ಅಧ್ಯಾದೇಶದ ಬದಲಿ ವಿಧೇಯಕವಾಗಿದೆ.

ಆದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಪ್ರತ್ಯಾಯೋಜಿತ ಶಾಸನ ರಚನಾಧಿಕಾರದಕುರಿತು ಜ್ಞಾಪನ ಪತ್ರ

ಖಂಡ 9	ನೋಂದಣಿ ರದ್ದತಿಯ ಹಿಂಪಡೆಯುವಿಕೆಗಾಗಿ ಷರತ್ತುಗಳು ಮತ್ತು ನಿರ್ಬಂಧಗಳನ್ನು ನಿಯಮಿಸಲು, ಖಂಡವನ್ನು ಒದಗಿಸುವುದನ್ನು ಸಾಧ್ಯಗೊಳಿಸಲು, ಪ್ರಕರಣ 30ರ ಉಪ-ಪ್ರಕರಣ (2)ರಲ್ಲಿ ಹೊಸ ಪರಂತುಕವನ್ನು ಸೇರ್ಪಡೆಗೊಳಿಸಲು ಪ್ರಸ್ತಾವಿಸಲಾಗಿದೆ.
ಖಂಡ 10	(ಎ) ಉಪಖಂಡವು 9ನೇ ಪ್ರಕರಣದ ಅಡಿಯಲ್ಲಿ ತೆರಿಗೆ ಪಾವತಿಸುವುದಕ್ಕಾಗಿ ಸಮಯದ ಮಿತಿಯನ್ನು ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 12	ಪ್ರಕರಣ 39ರ ಉಪ-ಪ್ರಕರಣ (3) ಮೂಲದಲ್ಲಿ ತೆರಿಗೆಯನ್ನು ಮುರುಗಡೆ ಮಾಡುವುದಕ್ಕಾಗಿ ನಮೂನೆ, ವಿಧಾನ ಮತ್ತು ಸಮಯವನ್ನು ನಿಯಮಿಸಲು ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 34	ಪ್ರಕರಣ 128ಎ ರ ಉಪಪ್ರಕರಣ (1)ರ (1)ನೇ ಖಂಡವು ಈ ಅಧಿನಿಯಮದ ಅಡಿಯಲ್ಲಿ ಹೊರಡಿಸಲಾದ ನೋಟೀಸ್ ಅಥವಾ ಆದೇಶ ಅಥವಾ ಹೇಳಿಕೆಗಳನ್ನು ಮುಕ್ತಾಯ ಮಾಡುವುದಕ್ಕೆ ಸಂಬಂಧಿಸಿದ ಷರತ್ತುಗಳನ್ನು ನಿಯಮಿಸಲು ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.

ಪ್ರಸ್ತಾವಿತ ಶಾಸನ ರಚನೆಯ ಪ್ರತ್ಯಾಯೋಜನೆಯು ವಾಡಿಕೆಯ ಸ್ವರೂಪದ್ದಾಗಿರುತ್ತದೆ.

ಕರ್ನಾಟಕ ವಿಧಾನ ಸಭೆಯ ಕಾರ್ಯ ವಿಧಾನ ಮತ್ತು ನಡವಳಿಕೆ ನಿಯಮಗಳ 80ನೇ ನಿಯಮದ (1)ನೇ ಉಪನಿಯಮದ ಮೂಲಕ ಅಗತ್ಯಪಡಿಸಲಾದಂತೆ ವಿವರಣಾತ್ಮಕ ಹೇಳಿಕೆ.

ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ, 2017ನ್ನು ಅಂತರ್-ರಾಜ್ಯವಾಗಿ ಪೂರೈಕೆಯಾಗುವ ಸರಕು ಅಥವಾ ಸೇವೆಗಳು ಅಥವಾ ಇವೆರಡರ ಮೇಲೂ ಕರ್ನಾಟಕ ಸರ್ಕಾರವು ತೆರಿಗೆಯನ್ನು ವಿಧಿಸಲು ಮತ್ತು ಸಂಗ್ರಹಿಸಲು ಉಪಬಂಧ ಕಲ್ಪಿಸುವುದಕ್ಕಾಗಿ ಅಧಿನಿಯಮಿಸಲಾಗಿದೆ.

ಜಿಎಸ್‌ಟಿ ಪರಿಷತ್ತಿನ ಶಿಫಾರಸ್ಸುಗಳನುಸಾರ ಕೇಂದ್ರ ಸರ್ಕಾರವು ಹಣಕಾಸು ಅಧಿನಿಯಮ (ಸಂ.2) 2024 (2024ರ ಕೇಂದ್ರ ಅಧಿನಿಯಮ 15) ರ ಮೂಲಕ ಕೇಂದ್ರ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ, 2017 (2017ರ ಕೇಂದ್ರ ಅಧಿನಿಯಮ 12)ಕ್ಕೆ ಈಗಾಗಲೇ ತಿದ್ದುಪಡಿ ಮಾಡಲಾಗಿದೆ ಮತ್ತು ಅದನ್ನು ಮಾನ್ಯ ರಾಷ್ಟ್ರಪತಿಯವರ ಅನುಮತಿಯ ತರುವಾಯ ದಿನಾಂಕ:16ನೇ ಆಗಸ್ಟ್ 2024ರಂದು ಭಾರತ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಭಾರತ ಸರ್ಕಾರವು ಅಧಿಸೂಚನೆ ಸಂಖ್ಯೆ.17/2024- ಕೇಂದ್ರ ತೆರಿಗೆ ದಿನಾಂಕ:27.09.2024ರಲ್ಲಿ, ಸದರಿ ಅಧಿನಿಯಮದ ವಿವಿಧ ಉಪಬಂಧಗಳ ಪ್ರಾರಂಭದ ದಿನಾಂಕವನ್ನು ನೀಡಲಾಗಿದೆ.

ಸರಕು ಮತ್ತು ಸೇವೆಗಳ ತೆರಿಗೆಯು ಏಕರೂಪ ತೆರಿಗೆ ವ್ಯವಸ್ಥೆಯಾಗಿದ್ದು, ಅದೇ ರೀತಿಯ ತಿದ್ದುಪಡಿಗಳನ್ನು ಸಮಾನಾಂತರವಾಗಿ ತರುವ ಅವಶ್ಯಕತೆ ಇರುವುದರಿಂದ;

ಹೊಸ ತೆರಿಗೆ ವಿಧಾನವು ಕೆಲವು ತೊಂದರೆಗಳನ್ನು ಎದುರಿಸುತ್ತಿದ್ದು, ತೊಂದರೆಗಳನ್ನು ನಿವಾರಿಸುವ ಸಲುವಾಗಿ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ, 2017 (2017ರ ಕರ್ನಾಟಕ ಅಧಿನಿಯಮ 27)ನ್ನು ತಿದ್ದುಪಡಿಮಾಡಲು ಪ್ರಸ್ತಾವಿಸಲಾಗಿದೆ;

ವಿಷಯವು ತುರ್ತುಸ್ವರೂಪದ್ದಾದ್ದರಿಂದ ಮತ್ತು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳು ಅಧಿವೇಶನದಲ್ಲಿ ಇಲ್ಲದಿದ್ದುದರಿಂದ, ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ಅಧ್ಯಾದೇಶ, 2024 (2024ರ ಕರ್ನಾಟಕ ಅಧ್ಯಾದೇಶ ಸಂ.02)ನ್ನು ಮೇಲಿನ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಪ್ರಖ್ಯಾಪಿಸಲಾಗಿತ್ತು.

ಸಿದ್ದರಾಮಯ್ಯ
ಮುಖ್ಯಮಂತ್ರಿ

ಎಂ.ಕೆ. ವಿಶಾಲಾಕ್ಷಿ
ಕಾರ್ಯದರ್ಶಿ
ಕರ್ನಾಟಕ ವಿಧಾನಸಭೆ

ಅನುಬಂಧ
ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ, 2017
(2017ರ ಕರ್ನಾಟಕ ಅಧಿನಿಯಮ 27) ಉದ್ಘಾತ ಭಾಗ

xxx xxx xxx

9. ವಿಧಿಸುವಿಕೆ ಹಾಗೂ ಸಂಗ್ರಹ:- (1) ಉಪ-ಪ್ರಕರಣ (2)ರ ಉಪಬಂಧಗಳಿಗೆ ಒಳಪಟ್ಟು, ಮಾನವ ಉಪಭೋಗಕ್ಕಾಗಿ ಮಾಡಿದ ಮದ್ಯಪಾನೀಯಗಳ ಪೂರೈಕೆಯನ್ನು ಹೊರತು ಪಡಿಸಿದ, ರಾಜ್ಯದೊಳಗಿನ ಎಲ್ಲಾ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡರ ಪೂರೈಕೆಗಳ ಪ್ರಕರಣ 15ರ ಅಡಿಯಲ್ಲಿ ನಿರ್ಧರಿಸಲಾದ ಮೌಲ್ಯದ ಮೇಲೆ, ಈ ಸಂಬಂಧದಲ್ಲಿ ಪರಿಷತ್ತಿನ ಶಿಫಾರಸ್ಸಿನ ಅನ್ವಯ, ರಾಜ್ಯ ಸರ್ಕಾರವು ಅಧಿಸೂಚಿಸಬಹುದಾದ, ಆದರೆ ಶೇಕಡ ಇಪ್ಪತ್ತನ್ನು ಮೀರದ, ಅಂತಹ ದರದಲ್ಲಿ, ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಎಂದು ಕರೆಯಲ್ಪಡುವ ತೆರಿಗೆಯನ್ನು ವಿಧಿಸತಕ್ಕದ್ದು ಮತ್ತು ಅದನ್ನು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಸಂಗ್ರಹಿಸತಕ್ಕದ್ದು ಹಾಗೂ ಅದನ್ನು ತೆರಿಗೆದಾಯಕ ವ್ಯಕ್ತಿಯು ಪಾವತಿ ಮಾಡತಕ್ಕದ್ದು.

xxx xxx xxx

10. ರಾಜಿ ತೆರಿಗೆ ವಿಧಿಸುವಿಕೆ:- xxx xxx xxx

(5) ಉಪಪ್ರಕರಣ (1)ರ ಅಥವಾ ಸಂದರ್ಭಾನುಸಾರವಾಗಿ ಉಪ ಪ್ರಕರಣ (2ಎ)ರ ಅಡಿಯಲ್ಲಿ ತಾನು ಅರ್ಹನಲ್ಲದಿದ್ದರೂ ಸಹ ಒಬ್ಬ ತೆರಿಗೆದಾಯಕ ವ್ಯಕ್ತಿಯು ಅದರಡಿ ತೆರಿಗೆ ಸಂದಾಯ ಮಾಡಿದ್ದಾನೆ ಎಂದು ನಂಬಲು ಒಬ್ಬ ಯುಕ್ತ ಅಧಿಕಾರಿಗೆ ಕಾರಣಗಳಿದ್ದರೆ, ಈ ಅಧಿನಿಯಮದ ಯಾವುದೇ ಇತರ ಉಪಬಂಧಗಳ ಅಡಿಯಲ್ಲಿ ಆತನಿಂದ ಸಂದಾಯ ಮಾಡಬೇಕಾಗಬಹುದಾದ ಯಾವುದೇ ತೆರಿಗೆಯ ಜೊತೆಗೆ ದಂಡಕ್ಕೆ ಅಂತಹ ವ್ಯಕ್ತಿ ಬಾಧ್ಯನಿರತಕ್ಕದ್ದು ಮತ್ತು ತೆರಿಗೆ ಮತ್ತು ದಂಡದ ನಿರ್ಧರಣೆಗೆ ಪ್ರಕರಣ 73 ಅಥವಾ 74ರ ಉಪಬಂಧಗಳು, ಯಥೋಚಿತ ವ್ಯತ್ಯಾಸಗಳೊಂದಿಗೆ, ಅನ್ವಯವಾಗತಕ್ಕದ್ದು.

xxx xxx xxx

13. ಸೇವೆಗಳ ಪೂರೈಕೆಯ ಸಮಯ:- xxx xxx xxx

(3) ಹಿಮ್ಮುಖ ವಿಧಿಸುವಿಕೆಯ ಆಧಾರದಲ್ಲಿ ಸಂದಾಯ ಮಾಡಿದ ಅಥವಾ ಮಾಡಲು ಬಾಧ್ಯವಿರುವ ತೆರಿಗೆಗೆ ಸಂಬಂಧಿಸಿದ ಪೂರೈಕೆಗಳ ಸಂದರ್ಭದಲ್ಲಿ, ಪೂರೈಕೆಯ ಸಮಯವು ಕೆಳಕಂಡ ದಿನಾಂಕಗಳಲ್ಲಿ ಮೊದಲಿನದಾಗಿರತಕ್ಕದ್ದು, ಎಂದರೆ:-

(ಎ) ಸ್ವೀಕರಿಸುವವನ ಲೆಕ್ಕಪುಸ್ತಕಗಳಲ್ಲಿ ನಮೂದಾದಂಥ ಸಂದಾಯದ ದಿನಾಂಕ ಅಥವಾ ಆತನ ಬ್ಯಾಂಕಿನ ಖಾತೆಯಲ್ಲಿ ಸಂದಾಯವನ್ನು ಖರ್ಚು ಹಾಕಿದ ದಿನಾಂಕ, ಇವುಗಳಲ್ಲಿ ಯಾವುದು ಮೊದಲೋ ಅದು; ಅಥವಾ

(ಬಿ) ಪೂರೈಕೆದಾರನಿಂದ ಬೆಲೆಪಟ್ಟಿ ಅಥವಾ ಅದಕ್ಕೆ ಬದಲಾಗಿ ಯಾವುದಾದರೂ ಹೆಸರಿನಿಂದ ಕರೆಯಲಾಗುವ ಯಾವುದೇ ಇತರ ದಸ್ತಾವೇಜನ್ನು ನೀಡುವ ದಿನಾಂಕದಿಂದ ಅರವತ್ತು ದಿನಗಳ ನಿಕಟ ತರುವಾಯವಾಗಿ ಬರುವ ದಿನಾಂಕ:

ಪರಂತು, ಪೂರೈಕೆಯ ಸಮಯವನ್ನು ಖಂಡ (ಎ) ಅಥವಾ ಖಂಡ (ಬಿ) ಗಳ ಅಡಿಯಲ್ಲಿ ನಿರ್ಧರಿಸಲು ಸಾಧ್ಯವಾಗದಿದ್ದಲ್ಲಿ, ಪೂರೈಕೆಯ ಸಮಯವು ಪೂರೈಕೆಯನ್ನು ಸ್ವೀಕರಿಸುವವನ ಲೆಕ್ಕಪುಸ್ತಕಗಳಲ್ಲಿ ನಮೂದಾದ ದಿನಾಂಕವಾಗಿರತಕ್ಕದ್ದು:

ಮತ್ತು ಪರಂತು, ಸಹವರ್ತಿ ಉದ್ಯಮದಿಂದಾಗುವ ಪೂರೈಕೆಯ ಸಂದರ್ಭದಲ್ಲಿ, ಸೇವೆಗಳ ಪೂರೈಕೆದಾರನ ಸ್ಥಾನ ಭಾರತದ ಹೊರಗಿದ್ದಾಗ, ಪೂರೈಕೆಯ ಸಮಯವು, ಪೂರೈಕೆಯನ್ನು ಸ್ವೀಕರಿಸುವವನ ಲೆಕ್ಕಪುಸ್ತಕಗಳಲ್ಲಿ ನಮೂದಿಸಿದ ದಿನಾಂಕ ಅಥವಾ ಸಂದಾಯದ ದಿನಾಂಕ, ಇವುಗಳಲ್ಲಿ ಯಾವುದು ಮೊದಲೋ ಅದು ಆಗಿರತಕ್ಕದ್ದು.

xxx xxx xxx

16. ಹೂಡುವಳಿ ತೆರಿಗೆಯ ಜಮೆಯನ್ನು ತೆಗೆದುಕೊಳ್ಳಲು ಅರ್ಹತೆ ಮತ್ತು ಷರತ್ತುಗಳು.-

xxx xxx xxx

(4) ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡರ ಯಾವುದೇ ಬೆಲೆಪಟ್ಟಿ ಅಥವಾ ಖರ್ಚು ಪಟ್ಟಿಗೆ ಸಂಬಂಧಿಸಿದಂತೆ, ಅಂಥ ಬೆಲೆಪಟ್ಟಿ ಅಥವಾ ಖರ್ಚು ಪಟ್ಟಿಯನ್ನು ಒಳಗೊಳ್ಳುವ ಹಣಕಾಸಿನ ವರ್ಷ ಕೊನೆಗೊಂಡ ತರುವಾಯದ ನವೆಂಬರ್ ತಿಂಗಳಿನ ಮೂವತ್ತನೇ ದಿನ ಅಥವಾ ಸಂಬಂಧಿಸಿದ ವಾರ್ಷಿಕ ರಿಟರ್ನ್ ಸಲ್ಲಿಕೆಯ ದಿನಾಂಕ, ಇವುಗಳಲ್ಲಿ ಯಾವುದು ಮೊದಲೋ ಅದರ ನಂತರ, ಹೂಡುವಳಿ ತೆರಿಗೆ ಜಮೆಯನ್ನು ತೆಗೆದುಕೊಳ್ಳಲು ಒಬ್ಬ ನೋಂದಾಯಿತ ವ್ಯಕ್ತಿಯು ಹಕ್ಕುಳ್ಳವನಾಗಿರತಕ್ಕದ್ದಲ್ಲ.

ಪರಂತು ನೋಂದಾಯಿತ ವ್ಯಕ್ತಿಯು ಪ್ರಕರಣ 39ರ ಅಡಿಯಲ್ಲಿ 2018ರ ಮಾರ್ಚ್ ತಿಂಗಳಿಗಾಗಿ ರಿಟರ್ನ್ ಒದಗಿಸಬೇಕಾದ ಕೊನೆಯ ದಿನಾಂಕದ ನಂತರ ಸದರಿ ಪ್ರಕರಣದ ಅಡಿಯಲ್ಲಿ 2019ರ ಮಾರ್ಚ್ ತಿಂಗಳಿಗಾಗಿ ರಿಟರ್ನ್ ಒದಗಿಸಬೇಕಾದ ಕೊನೆಯ ದಿನಾಂಕದವರೆಗೆ, 2017-18ರ ಹಣಕಾಸು ವರ್ಷದಲ್ಲಿಯ ಸರಕು ಅಥವಾ ಸೇವೆಗಳ ಅಥವಾ ಅವೆರಡರ ಪೂರೈಕೆಗಾಗಿ ಯಾವುದೇ ಬೆಲೆಪಟ್ಟಿ ಅಥವಾ ಅಂತಹ ಬೆಲೆಪಟ್ಟಿಗೆ ಸಂಬಂಧಿಸಿದ ಖರ್ಚು ಚೀಟಿಗೆ ಸಂಬಂಧಿಸಿದಂ , ಯಾವುದರ ವಿವರಗಳು ಪ್ರಕರಣ 37ರ ಉಪ-ಪ್ರಕರಣ (1)ರ ಅಡಿಯಲ್ಲಿ 2019ರ ಮಾರ್ಚ್ ತಿಂಗಳಿಗಾಗಿ ರಿಟರ್ನ್ ಒದಗಿಸಬೇಕಾದ ಕೊನೆಯ ದಿನಾಂಕದವರೆಗೆ ಪೂರೈಕೆದಾರನಿಂದ ಅಪ್‌ಲೋಡ್ ಮಾಡಲ್ಪಟ್ಟಿದೆಯೋ ಅವುಗಳ ಹೂಡುವಳಿ ತೆರಿಗೆ ಜಮೆಯನ್ನು ಪಡೆಯಲು ಹಕ್ಕುಳ್ಳವನಾಗತಕ್ಕದ್ದು.

xxx xxx xxx

17. ಜಮೆಯ ಹಂಚಿಕೆ ಮತ್ತು ತಡೆ ಹಿಡಿದ ಜಮೆಗಳು.- xxx xxx xxx

(5) ಪ್ರಕರಣ 16ರ ಉಪಪ್ರಕರಣ (1) ಮತ್ತು ಪ್ರಕರಣ 18ರ ಉಪಪ್ರಕರಣ (1) ರಲ್ಲಿ ಏನೇ ಒಳಗೊಂಡಿದ್ದರೂ ಈ ಕೆಳಕಂಡವುಗಳಿಗೆ ಸಂಬಂಧಿಸಿದಂತೆ ಹೂಡುವಳಿ ತೆರಿಗೆ ಜಮೆಯು ಲಭ್ಯವಿರತಕ್ಕದ್ದಲ್ಲ, ಎಂದರೆ:-

(ಎ) ಹದಿಮೂರು ವ್ಯಕ್ತಿಗಳಿಗಿಂತ (ಚಾಲಕನನ್ನು ಒಳಗೊಂಡಂತೆ) ಹೆಚ್ಚಿನದಲ್ಲದ ಆಸನದ ಸಾಮರ್ಥ್ಯದ ಅನುಮೋದನೆಯನ್ನು ಹೊಂದಿರುವ, ವ್ಯಕ್ತಿಗಳ ಸಾಗಾಣಿಕೆಯ ಮೋಟಾರು ವಾಹನಗಳು, ಈ ಕೆಳಗಿನವುಗಳಿಗಾಗಿ ಕೆಳಕಂಡ ತೆರಿಗೆದಾಯಕ ಪೂರೈಕೆಗಳನ್ನು ಮಾಡಲು, ಬಳಕೆಯಾದಾಗ ಹೊರತುಪಡಿಸಿದಂತೆ, ಎಂದರೆ:-

(ಅ) ಅಂಥ ಮೋಟಾರು ವಾಹನಗಳ ಮುಂದುವರೆದ ಪೂರೈಕೆ; ಅಥವಾ

(ಆ) ಪ್ರಯಾಣಿಕರ ಸಾಗಾಣಿಕೆ; ಅಥವಾ

(ಇ) ಅಂಥ ಮೋಟಾರು ವಾಹನಗಳ ಚಾಲನಾ ತರಬೇತಿಯನ್ನು ನೀಡುವುದು;

(ಎಎ) ನೌಕೆಗಳು ಮತ್ತು ವಿಮಾನ ಈ ಕೆಳಗಿನವುಗಳಿಗಾಗಿ ಬಳಕೆಯಾದಾಗ ಹೊರತುಪಡಿಸಿದಂತೆ:-

(i) ಕೆಳಕಂಡ ತೆರಿಗೆದಾಯಕ ಪೂರೈಕೆಗಳನ್ನು ಮಾಡಲು, ಎಂದರೆ:-

(ಎ) ಅಂಥ ನೌಕೆಗಳು ಮತ್ತು ವಿಮಾನಗಳ ಮುಂದುವರೆದ ಪೂರೈಕೆ; ಅಥವಾ

(ಬಿ) ಪ್ರಯಾಣಿಕರ ಸಾಗಾಣಿಕೆ; ಅಥವಾ

(ಸಿ) ಅಂಥ ನೌಕೆಗಳ ಯಾನದ ಕೌಶಲ್ಯಗಳ ತರಬೇತಿಯನ್ನು ನೀಡುವುದು; ಅಥವಾ

(ಡಿ) ಅಂಥ ವಿಮಾನದ ಹಾರಾಟ ಕೌಶಲ್ಯಗಳ ತರಬೇತಿಯನ್ನು ನೀಡುವುದು.

(ii) ಸರಕು ಸಾಗಾಣಿಕೆಗಾಗಿ; (ಎಬಿ) ಖಂಡ (ಎ) ಅಥವಾ ಖಂಡ(ಎಎ)ನಲ್ಲಿ ಉಲ್ಲೇಖಿಸಿರುವ ಮೋಟಾರು ವಾಹನಗಳು, ನೌಕೆಗಳು ಅಥವಾ ವಿಮಾನಗಳಿಗೆ ಸಂಬಂಧಿಸಿದುದರಷ್ಟರ ಮಟ್ಟಿಗೆ ಸಾಮಾನ್ಯ ವಿಮೆ, ಸೇವೆ ನೀಡುವಿಕೆ, ದುರಸ್ತಿ ಕಾರ್ಯ ಮತ್ತು ನಿರ್ವಹಣಾ ಸೇವೆಗಳು;

ಪರಂತು, ಅಂಥ ಸೇವೆಗಳಿಗೆ ಸಂಬಂಧಿಸಿದಂ ಹೂಡುವಳಿ ತೆರಿಗೆ ಜಮೆಯು ಕೆಳಕಂಡಂತಿದ್ದಾಗ ಲಭ್ಯವಿರತಕ್ಕದ್ದು,-

(i) ಖಂಡ (ಎ) ಅಥವಾ ಖಂಡ(ಎಎ)ನಲ್ಲಿ ಉಲ್ಲೇಖಿಸಿರುವ ಮೋಟಾರು ವಾಹನಗಳು, ನೌಕೆಗಳು ಅಥವಾ ವಿಮಾನಗಳು ಅದರಲ್ಲಿ ನಿರ್ದಿಷ್ಟಪಡಿಸಿರುವ ಉದ್ದೇಶಗಳಿಗಾಗಿ ಬಳಕೆಯಾಗಿದ್ದಲ್ಲಿ;

(ii) ಕೆಳಕಂಡವುಗಳಲ್ಲಿ ತೊಡಗಿಕೊಂಡಿರುವ ತೆರಿಗೆದಾಯಕ ವ್ಯಕ್ತಿಯಿಂದ ಸ್ವೀಕೃತವಾಗಿದ್ದಲ್ಲಿ,-

(I) ಅಂಥ ಮೋಟಾರು ವಾಹನಗಳು, ನೌಕೆಗಳು ಅಥವಾ ವಿಮಾನಗಳ ತಯಾರಿಕೆಯಲ್ಲಿ; ಅಥವಾ

(II) ಆತನಿಂದ ವಿಮೆ ಮಾಡಲಾದ ಅಂಥ ಮೋಟಾರು ವಾಹನಗಳು, ನೌಕೆಗಳು ಅಥವಾ ವಿಮಾನಗಳಿಗೆ ಸಂಬಂಧಿಸಿದ ಸಾಮಾನ್ಯ ವಿಮೆಯ ಪೂರೈಕೆಯಲ್ಲಿ;

(ಬಿ) ಈ ಕೆಳಕಂಡ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡರ ಪೂರೈಕೆ:-

(i) ಆಹಾರ ಮತ್ತು ಪಾನೀಯಗಳು, ಹೊರಾಂಗಣ ಆಹಾರ ಸರಬರಾಜು, ಸೌಂದರ್ಯಚಿಕಿತ್ಸೆ, ಆರೋಗ್ಯ ಸೇವೆಗಳು, ಸೌಂದರ್ಯವರ್ಧಕ ಮತ್ತು ಸುರೂಪಿಕಾ ಶಸ್ತ್ರಚಿಕಿತ್ಸೆ (Plastic Surgery), ಖಂಡ (ಎ) ಅಥವಾ ಖಂಡ(ಎಎ)ನಲ್ಲಿ ಉಲ್ಲೇಖಿಸಿರುವ ಮೋಟಾರು ವಾಹನಗಳು, ನೌಕೆಗಳು ಅಥವಾ ವಿಮಾನಗಳನ್ನು ಭೋಗ್ಯಕ್ಕೆ, ಗೇಣಿಗೆ ಅಥವಾ ಬಾಡಿಗೆಗೆ ನೀಡುವುದು, ಅದರಲ್ಲಿ ನಿರ್ದಿಷ್ಟಪಡಿಸಿರುವ ಉದ್ದೇಶಗಳಿಗಾಗಿ ಬಳಕೆಯಾಗುವುದನ್ನು ಹೊರತುಪಡಿಸಿದಂತೆ, ಜೀವ ವಿಮೆ ಮತ್ತು ಆರೋಗ್ಯ ವಿಮೆ;

ಪರಂತು, ಒಬ್ಬ ನೋಂದಾಯಿತ ವ್ಯಕ್ತಿಯಿಂದ ಅಂಥ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡರ ಒಂದು ಒಳಮುಖ ಪೂರೈಕೆಯನ್ನು, ಅಂಥ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡರ ಹೊರಮುಖ ತೆರಿಗೆದಾಯಕ ಪೂರೈಕೆಯನ್ನು ಮಾಡಲು ಅಥವಾ ತೆರಿಗೆದಾಯಕ ಸಂಯುಕ್ತ ಅಥವಾ ಮಿಶ್ರ ಪೂರೈಕೆಯ ಭಾಗವಾಗಿ ಬಳಸಿದಲ್ಲಿ, ಅಂಥ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡಕ್ಕೆ ಸಂಬಂಧಿಸಿದಂ ಹೂಡುವಳಿ ತೆರಿಗೆ ಜಮೆ ಲಭ್ಯವಿರತಕ್ಕದ್ದು;

(ii) ಒಂದು ಕ್ಲಬ್, ಆರೋಗ್ಯ ಹಾಗೂ ಫಿಟ್ನೆಸ್ ಕೇಂದ್ರದ ಸದಸ್ಯತ್ವ; ಮತ್ತು

(iii) ರಜೆಯಲ್ಲಿರುವ ಉದ್ಯೋಗಿಗಳಿಗೆ ನೀಡಲಾದ ರಜೆ ಪ್ರಯಾಣದ ರಿಯಾಯಿತಿ ಅಥವಾ ಸ್ವಗ್ರಾಮ ಪ್ರಯಾಣ ರಿಯಾಯಿತಿಯಂತಹ ಪ್ರಯಾಣದ ಅನುಕೂಲತೆಗಳು;

ಪರಂತು, ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಅಡಿಯಲ್ಲಿ ಉದ್ಯೋಗದಾತನು ತನ್ನ ಉದ್ಯೋಗಿಗಳಿಗೆ ಒದಗಿಸಲು ಬಾಧ್ಯವಿರುವಂತಹ, ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡಕ್ಕೆ ಸಂಬಂಧಿಸಿದಂತೆ ಹೂಡುವಳಿ ತೆರಿಗೆ ಜಮೆ ಲಭ್ಯವಿರತಕ್ಕದ್ದು.

(ಸಿ) ಗುತ್ತಿಗೆ ಕಾಮಗಾರಿಯ ಮುಂದುವರೆದ ಪೂರೈಕೆಗಾಗಿ ಹೂಡುವಳಿ ಸೇವೆಯಾಗಿರುವುದನ್ನು ಹೊರತುಪಡಿಸಿದಂತೆ ಸ್ಥಿರಸ್ವತ್ತಿನ ನಿರ್ಮಾಣಕ್ಕಾಗಿ (ಸ್ಥಾವರ ಮತ್ತು ಯಂತ್ರೋಪಕರಣಗಳನ್ನು ಹೊರತುಪಡಿಸಿದಂತೆ) ಮಾಡಿದ ಗುತ್ತಿಗೆ ಕಾಮಗಾರಿ ಸೇವೆಗಳ ಪೂರೈಕೆ.

(ಡಿ) ಒಬ್ಬ ತೆರಿಗೆದಾಯಕ ವ್ಯಕ್ತಿಯು ತನ್ನ ಸ್ವಂತ ಖಾತೆಯ ಮೇಲೆ ಒಂದು ಸ್ಥಿರ ಸ್ವತ್ತಿನ (ಸ್ಥಾವರ ಅಥವಾ ಯಂತ್ರೋಪಕರಣಗಳನ್ನು ಹೊರತುಪಡಿಸಿದಂತೆ) ನಿರ್ಮಾಣಕ್ಕಾಗಿ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡನ್ನು, ಅಂಥ ಸರಕು ಸೇವೆಗಳು ಅಥವಾ ಅವುಗಳೆರಡನ್ನು, ವ್ಯವಹಾರದ ಪಥದಲ್ಲಿ ಅಥವಾ ಮುಂದುವರಿಕೆಯಲ್ಲಿ ಬಳಕೆಮಾಡಿರುವುದನ್ನೂ ಒಳಗೊಂಡಂತೆ, ಸ್ವೀಕರಿಸುವುದು;

ವಿವರಣೆ:-ಖಂಡ (ಸಿ) ಮತ್ತು (ಡಿ) ಖಂಡ (ಡಿ) ಗಳ ಉದ್ದೇಶಗಳಿಗಾಗಿ, 'ನಿರ್ಮಾಣ' ಎಂಬ ಪದವು ಬಂಡವಾಳೀಕೃತಗೊಂಡಿರುವ ಅಷ್ಟರ ಮಟ್ಟಿಗೆ, ಸದರಿ ಸ್ಥಿರಸ್ವತ್ತಿಗೆ ಮಾಡಿರುವ ಪುನರ್-ನಿರ್ಮಾಣ ನವೀಕರಣ, ಸೇರ್ಪಡೆಗಳು ಅಥವಾ ಮಾರ್ಪಾಟುಗಳು ಅಥವಾ ದುರಸ್ತಿಗಳನ್ನು ಒಳಗೊಳ್ಳುತ್ತದೆ.

(ಇ) ಪ್ರಕರಣ 10ರ ಅಡಿಯಲ್ಲಿ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡರ ಮೇಲೆ ಸಂದಾಯ ಮಾಡಲಾದ ತೆರಿಗೆ.

(ಎಫ್) ಒಬ್ಬ ಆನಿವಾಸಿ ತೆರಿಗೆದಾಯಕ ವ್ಯಕ್ತಿಯಿಂದ, ಆತನಿಂದ ಆಮದಾಗಿರುವ ಸರಕನ್ನು ಹೊರತುಪಡಿಸಿದಂತೆ ಸ್ವೀಕರಿಸಲ್ಪಟ್ಟ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡು;

(ಎಫ್‌ಎ) ಕಂಪನಿ ಅಧಿನಿಯಮ 2013 (2013ರ ಕೇಂದ್ರಾಧಿನಿಯಮ 18)ರ ಪ್ರಕರಣ 135ರಲ್ಲಿ ಉಲ್ಲೇಖಿಸಿರುವಂತೆ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ ಆತನ ಬಾಧ್ಯತೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಬಳಸಲಾದ ಅಥವಾ ಬಳಸಲು ಉದ್ದೇಶಿಸಲಾದ ಒಬ್ಬ ತೆರಿಗೆದಾಯಕ ವ್ಯಕ್ತಿಯಿಂದ, ಸ್ವೀಕರಿಸಲ್ಪಟ್ಟ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡು;".

(ಜಿ) ವೈಯಕ್ತಿಕ ಅನುಭೋಗಕ್ಕಾಗಿ ಉಪಯೋಗಿಸಿದ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡು;

(ಹೆಚ್) ಕಳ್ಳದುಹೋದ, ಕಳ್ಳತನವಾದ, ನಾಶಗೊಂಡ, ಲೆಕ್ಕದಿಂದ ತೆಗೆದುಹಾಕಿದ ಅಥವಾ ಉಡುಗೊರೆಯಾಗಿ ಅಥವಾ ಉಚಿತ ಮಾದರಿಗಳಾಗಿ ವಿಲೇ ಮಾಡಲಾದ ಸರಕುಗಳು; ಮತ್ತು

(ಐ) ಪ್ರಕರಣ 74, 129 ಮತ್ತು 130ರ ಉಪಬಂಧಗಳಿಗೆ ಅನುಸಾರವಾಗಿ ಸಂದಾಯ ಮಾಡಲಾದ ಯಾವುದೇ ತೆರಿಗೆ.

xxx xxx xxx

21. ಅಧಿಕವಾಗಿ ಹಂಚಿಕೆ ಮಾಡಿದ ಜಮೆಯ ವಸೂಲಿಯ ವಿಧಾನ.- ಪ್ರಕರಣ 20ರಲ್ಲಿ ಒಳಗೊಂಡಿರುವ ಉಪಬಂಧಗಳನ್ನು ಉಲ್ಲಂಘಿಸಿ ಹೂಡುವಳಿ ಸೇವೆ ಹಂಚಿಕೆದಾರನು, ಜಮೆಯನ್ನು ಹಂಚಿಕೆ ಮಾಡಿದುದರ ಪರಿಣಾಮವಾಗಿ ಒಬ್ಬ ಅಥವಾ ಅದಕ್ಕಿಂತ ಹೆಚ್ಚಿನ ಸ್ವೀಕರಿಸುವವರಿಗೆ ಜಮೆಯು ಅಧಿಕವಾಗಿ ಹಂಚಿಕೆಯಾಗಿದ್ದಲ್ಲಿ, ಹಾಗೆ ಹಂಚಿಕೆ ಮಾಡಿದ ಅಧಿಕ ಜಮೆಯನ್ನು ಬಡ್ಡಿಯೊಂದಿಗೆ ಅಂತಹ ಸ್ವೀಕರಿಸುವವರಿಂದ ವಸೂಲಿ ಮಾಡತಕ್ಕದ್ದು ಮತ್ತು ಪ್ರಕರಣ 73 ಅಥವಾ ಸಂದರ್ಭಾನುಸಾರವಾಗಿ ಪ್ರಕರಣ 74ರ ಉಪಬಂಧಗಳು ಯಥೋಚಿತ ವ್ಯತ್ಯಾಸಗಳೊಂದಿಗೆ ವಸೂಲು ಮಾಡಬೇಕಾದ ಮೊತ್ತವನ್ನು ನಿರ್ಧರಿಸುವುದಕ್ಕಾಗಿ ಅನ್ವಯವಾಗತಕ್ಕದ್ದು.

xxx xxx xxx

30. ನೋಂದಣಿಯ ರದ್ದತಿಯನ್ನು ಹಿಂಪಡೆಯುವುದು.- (1) ನಿಯಮಿಸಬಹುದಾದ ಅಂಥ ಷರತ್ತುಗಳಿಗೆ ಒಳಪಟ್ಟು, ಯಾರ ನೋಂದಣಿಯನ್ನು ಸ್ವಪ್ರೇರಣೆಯಿಂದ ಯುಕ್ತ ಅಧಿಕಾರಿಯು ರದ್ದುಗೊಳಿಸುವನೋ ಆ ಯಾವೊಬ್ಬ ನೋಂದಾಯಿತ ವ್ಯಕ್ತಿಯು, ಅಂಥ ಅಧಿಕಾರಿಗೆ, ನೋಂದಣಿ ರದ್ದತಿಯ ಹಿಂಪಡೆಯುವಿಕೆಗಾಗಿ, ನಿಯಮಿಸಬಹುದಾದ ಅಂಥ ವಿಧಾನದಲ್ಲಿ, ಅಂಥ ಅವಧಿಯ ಒಳಗಾಗಿ ಮತ್ತು ಅಂಥ ಷರತ್ತುಗಳು ಮತ್ತು ನಿರ್ಬಂಧಗಳಿಗೆ ಒಳಪಟ್ಟು ಅರ್ಜಿಯನ್ನು ಸಲ್ಲಿಸಬಹುದು.

(2) ಯುಕ್ತ ಅಧಿಕಾರಿಯು, ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಮತ್ತು ಅಂಥ ಅವಧಿಯೊಳಗೆ ಆದೇಶದ ಮೂಲಕ, ನೋಂದಣಿಯ ರದ್ದತಿಯನ್ನು ಹಿಂಪಡೆಯಬಹುದು ಅಥವಾ ಅರ್ಜಿಯನ್ನು ತಿರಸ್ಕರಿಸಬಹುದು:

ಪರಂತು, ಯುಕ್ತ ಅಧಿಕಾರಿಯು, ನೋಂದಣಿ ರದ್ದತಿಯ ಹಿಂಪಡೆಯುವಿಕೆಯ ಅರ್ಜಿಯನ್ನು ಅರ್ಜಿದಾರನಿಗೆ ಅಹವಾಲನ್ನು ಹೇಳಿಕೊಳ್ಳಲು ಒಂದು ಅವಕಾಶವನ್ನು ನೀಡಿದ ಹೊರತು ತಿರಸ್ಕರಿಸತಕ್ಕದ್ದಲ್ಲ.

(3) ಕೇಂದ್ರ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮದ ಅಡಿಯಲ್ಲಿನ ನೋಂದಣಿ ರದ್ದತಿಯ ಹಿಂಪಡೆಯುವಿಕೆಯು ಈ ಅಧಿನಿಯಮದ ಅಡಿಯಲ್ಲಿನ ನೋಂದಣಿ ರದ್ದತಿಯ ಹಿಂಪಡೆಯುವಿಕೆ ಎಂದು ಪರಿಭಾವಿಸತಕ್ಕದು.

xxx xxx xxx

31. ತೆರಿಗೆ ಬೆಲೆಪಟ್ಟಿ.- xxx xxx xxx

(3) ಉಪಪ್ರಕರಣ (1) ಮತ್ತು (2)ರಲ್ಲಿ ಏನೇ ಒಳಗೊಂಡಿದ್ದರೂ,-

(ಎ) ಒಬ್ಬ ನೋಂದಾಯಿತ ವ್ಯಕ್ತಿಯು, ನೋಂದಣಿಯು ಜಾರಿಗೆ ಬರುವ ದಿನಾಂಕದಿಂದ ಪ್ರಾರಂಭವಾಗಿ ಆತನಿಗೆ ನೋಂದಣಿ ಪ್ರಮಾಣಪತ್ರ ನೀಡುವಿಕೆಯ ದಿನಾಂಕದ ವರೆಗಿನ ಅವಧಿಯಲ್ಲಿ ಈಗಾಗಲೇ ನೀಡಿರುವ ಬೆಲೆಪಟ್ಟಿಗೆ ಪ್ರತಿಯಾಗಿ ಪರಿಷ್ಕೃತ ಬೆಲೆಪಟ್ಟಿಯನ್ನು, ನೋಂದಣಿ ಪ್ರಮಾಣಪತ್ರ ನೀಡುವಿಕೆಯ ದಿನಾಂಕದ ಒಂದು ತಿಂಗಳ ಒಳಗಾಗಿ ಮತ್ತು ನಿಯಮಿಸಬಹುದಾದ ಅಂಥ ವಿಧಾನದಲ್ಲಿ, ನೀಡಬಹುದು;

(ಬಿ) ಒಬ್ಬ ನೋಂದಾಯಿತ ವ್ಯಕ್ತಿಯು, ಪೂರೈಕೆಮಾಡಿದ ಸರಕು ಅಥವಾ ಸೇವೆಗಳ ಅಥವಾ ಅವುಗಳೆರಡರ ಮೌಲ್ಯವು ಎರಡು ನೂರು ರೂಪಾಯಿಗಳಿಗಿಂತ ಕಡಿಮೆಯಿದ್ದರೆ, ನಿಯಮಿಸಬಹುದಾದ ಅಂಥ ಷರತ್ತುಗಳಿಗೆ ಒಳಪಟ್ಟು ಮತ್ತು ಅಂಥ ವಿಧಾನದಲ್ಲಿ ಒಂದು ತೆರಿಗೆ ಬೆಲೆಪಟ್ಟಿಯನ್ನು ನೀಡದಿರಬಹುದು;

(ಸಿ) ವಿನಾಯಿತಿ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡನ್ನು ಪೂರೈಕೆ ಮಾಡುವ ಅಥವಾ ಪ್ರಕರಣ 10ರ ಉಪಬಂಧಗಳ ಅಡಿಯಲ್ಲಿ ತೆರಿಗೆ ಸಂದಾಯ ಮಾಡುವ ಒಬ್ಬ ನೋಂದಾಯಿತ ವ್ಯಕ್ತಿಯು, ಒಂದು ಬೆಲೆಪಟ್ಟಿಗೆ ಬದಲಾಗಿ, ನಿಯಮಿಸಬಹುದಾದ ಅಂಥ ವಿವರಗಳನ್ನು ಒಳಗೊಂಡಿರುವ ಮತ್ತು ಅಂಥ ವಿಧಾನದಲ್ಲಿ ಒಂದು ಪೂರೈಕೆಯ ಬಿಲ್ಲನ್ನು ನೀಡತಕ್ಕದ್ದು: ಪರಂತು, ನೋಂದಾಯಿತ ವ್ಯಕ್ತಿಯು, ಪೂರೈಕೆಮಾಡಿದ ಸರಕು ಅಥವಾ ಸೇವೆಗಳ ಅಥವಾ ಅವುಗಳೆರಡರ ಮೌಲ್ಯವು ಎರಡು ನೂರು ರೂಪಾಯಿಗಳಿಗಿಂತ ಕಡಿಮೆಯಿದ್ದರೆ, ನಿಯಮಿಸಬಹುದಾದ ಅಂಥ ಷರತ್ತುಗಳಿಗೆ ಒಳಪಟ್ಟು ಮತ್ತು ಅಂಥ ವಿಧಾನದಲ್ಲಿ ಒಂದು ಪೂರೈಕೆಯ ಬಿಲ್ಲನ್ನು ನೀಡದಿರಬಹುದು.

(ಡಿ) ಒಬ್ಬ ನೋಂದಾಯಿತ ವ್ಯಕ್ತಿಯು, ಯಾವುದೇ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡರ ಪೂರೈಕೆಗೆ ಸಂಬಂಧಿಸಿದಂತೆ ಮುಂಗಡ ಸಂದಾಯವನ್ನು ಸ್ವೀಕರಿಸಿದಾಗ, ಅಂಥ ಸಂದಾಯದ ಸ್ವೀಕೃತಿಯನ್ನು ಸಾಕ್ಷೀಕರಿಸುವ, ನಿಯಮಿಸಬಹುದಾದ ಅಂಥ ವಿವರಗಳನ್ನು ಒಳಗೊಂಡಿರುವ, ಸ್ವೀಕೃತಿಯ ರಸೀದಿ ಅಥವಾ ಯಾವುದೇ ಇತರ ದಸ್ತಾವೇಜನ್ನು ನೀಡತಕ್ಕದ್ದು;

(ಇ) ಒಬ್ಬ ನೋಂದಾಯಿತ ವ್ಯಕ್ತಿಯು ಯಾವುದೇ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡರ ಪೂರೈಕೆಗೆ ಸಂಬಂಧಿಸಿದಂತೆ ಮುಂಗಡ ಸಂದಾಯವನ್ನು ಸ್ವೀಕರಿಸಿ, ಸ್ವೀಕೃತಿಯ ರಸೀದಿಯನ್ನು ನೀಡಿದ್ದು, ಆದರೆ ತರುವಾಯವಾಗಿ ಪೂರೈಕೆಯನ್ನು ಮಾಡಿರದಿದ್ದಲ್ಲಿ, ಅಥವಾ ಅದಕ್ಕನುಗುಣವಾಗಿ ತೆರಿಗೆ ಬೆಲೆಪಟ್ಟಿಯನ್ನು ನೀಡಿರದಿದ್ದಲ್ಲಿ, ಸದರಿ ನೋಂದಾಯಿತ ವ್ಯಕ್ತಿಯು, ಸಂದಾಯವನ್ನು ಮಾಡಿದ್ದ ವ್ಯಕ್ತಿಗೆ ಅಂಥ ಸಂದಾಯಕ್ಕೆ ಪ್ರತಿಯಾಗಿ ಒಂದು ಮರುಪಾವತಿ ರಸೀದಿಯನ್ನು ನೀಡಬಹುದು;

(ಎಫ್) ಪ್ರಕರಣ 9ರ ಉಪ-ಪ್ರಕರಣ (3) ಅಥವಾ ಉಪ-ಪ್ರಕರಣ (4)ರ ಅಡಿಯಲ್ಲಿ ತೆರಿಗೆ ಸಂದಾಯ ಮಾಡಲು ಬಾಧ್ಯನಿರುವ ಒಬ್ಬ ನೋಂದಾಯಿತ ವ್ಯಕ್ತಿಯು, ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡರ ಸ್ವೀಕೃತಿಯ ದಿನಾಂಕದಂದು ನೋಂದಾಯಿತನಾಗಿರದಂತಹ ಪೂರೈಕೆದಾರನಿಂದ ಸ್ವೀಕರಿಸಿದ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡಕ್ಕೆ ಸಂಬಂಧಿಸಿದಂತೆ, ಒಂದು ಬೆಲೆಪಟ್ಟಿಯನ್ನು ನೀಡತಕ್ಕದ್ದು.

(ಜಿ) ಪ್ರಕರಣ 9ರ ಉಪ-ಪ್ರಕರಣ (3) ಅಥವಾ ಉಪ-ಪ್ರಕರಣ (4)ರ ಅಡಿಯಲ್ಲಿ ತೆರಿಗೆ ಸಂದಾಯ ಮಾಡಲು ಬಾಧ್ಯನಿರುವ ಒಬ್ಬ ನೋಂದಾಯಿತ ವ್ಯಕ್ತಿಯು, ಪೂರೈಕೆದಾರನಿಗೆ ಸಂದಾಯ ಮಾಡುವ ಸಮಯದಲ್ಲಿ ಒಂದು ಸಂದಾಯದ ರಸೀದಿಯನ್ನು ನೀಡತಕ್ಕದ್ದು.

xxx xxx xxx

35. ಲೆಕ್ಕಪತ್ರಗಳು ಮತ್ತು ಇತರ ದಾಖಲೆಗಳು.- xxx xxx xxx

(6) ಪ್ರಕರಣ 17ರ ಉಪಪ್ರಕರಣ (5)ರ ಖಂಡ (ಹೆಚ್)ನ ಉಪಬಂಧಗಳಿಗೆ ಒಳಪಟ್ಟು, ನೋಂದಾಯಿತ ವ್ಯಕ್ತಿಯು, ಉಪಪ್ರಕರಣ (1)ರ ಉಪಬಂಧಗಳಿಗೆ ಅನುಸಾರವಾಗಿ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡರ ಲೆಕ್ಕ ಇಡಲು ವಿಫಲನಾದಲ್ಲಿ, ಲೆಕ್ಕ ಇಡಲಾಗದ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡರ ಮೇಲೆ ಸಂದಾಯ ಮಾಡಬೇಕಾದ ತೆರಿಗೆಯ ಮೊತ್ತವನ್ನು, ಯುಕ್ತ ಅಧಿಕಾರಿಯು, ಅಂಥ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡು ಅಂಥ ವ್ಯಕ್ತಿಯಿಂದ ಪೂರೈಕೆಯಾಗಿವೆ ಎನ್ನುವ ಹಾಗೆಯೇ ನಿರ್ಧರಿಸತಕ್ಕದ್ದು ಮತ್ತು ಪ್ರಕರಣ 73ರ ಅಥವಾ ಸಂದರ್ಭಾನುಸಾರವಾಗಿ ಪ್ರಕರಣ 74ರ ಉಪಬಂಧಗಳು ಯಥೋಚಿತ ವ್ಯತ್ಯಾಸಗಳೊಡನೆ, ಅಂಥ ತೆರಿಗೆಯನ್ನು ನಿರ್ಧರಿಸುವುದಕ್ಕಾಗಿ ಅನ್ವಯವಾಗತಕ್ಕದ್ದು.

xxx xxx xxx

39. ರಿಟರ್ನ್‌ಗಳನ್ನು ಒದಗಿಸುವುದು.- xxx xxx xxx

(3) ಪ್ರಕರಣ 51ರ ಉಪಬಂಧಗಳ ಅಡಿಯಲ್ಲಿ, ಮೂಲದಲ್ಲಿ ತೆರಿಗೆಯನ್ನು ಮುರುಗಡೆ ಮಾಡುವುದು ಅಗತ್ಯವಿರುವ ಪ್ರತಿಯೊಬ್ಬ ನೋಂದಾಯಿತ ವ್ಯಕ್ತಿಯು, ಅಂಥ ಮುರುಗಡೆಗಳನ್ನು ಮಾಡಲಾಗಿರುವ ತಿಂಗಳಿಗೆ ಒಂದು ರಿಟರ್ನ್ ಅನ್ನು ವಿದ್ಯುನ್ಮಾನ ರೀತಿಯಲ್ಲಿ, ನಿಯಮಿಸಬಹುದಾದ ಅಂಥ ನಮೂನೆ ಮತ್ತು ವಿಧಾನದಲ್ಲಿ, ಅಂಥ ತಿಂಗಳು ಕೊನೆಗೊಂಡ ಹತ್ತು ದಿನಗಳ ಒಳಗಾಗಿ ಒದಗಿಸತಕ್ಕದ್ದು.

xxx xxx xxx

49. ತೆರಿಗೆ, ಬಡ್ಡಿ, ದಂಡ ಮತ್ತು ಇತರ ಮೊತ್ತಗಳ ಸಂದಾಯ.- xxx xxx xxx

(8) ಪ್ರತಿಯೊಬ್ಬ ತೆರಿಗೆದಾಯಕ ವ್ಯಕ್ತಿಯು, ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ಮಾಡಲಾದ ನಿಯಮಗಳ ಅಡಿಯಲ್ಲಿ ಆತನ ತೆರಿಗೆ ಮತ್ತು ಇತರ ಬಾಕಿಗಳನ್ನು ಕೆಳಕಂಡ ಕ್ರಮದಲ್ಲಿ ತೀರಿಸತಕ್ಕದ್ದು, ಎಂದರೆ:-

(ಎ) ಹಿಂದಿನ ತೆರಿಗೆ ಅವಧಿಗಳಿಗೆ ಸಂಬಂಧಿಸಿದ ಸ್ವಯಂ-ನಿರ್ಧಾರಿತ ತೆರಿಗೆ ಮತ್ತು ಇತರ ಬಾಕಿಗಳು;

(ಬಿ) ಪ್ರಚಲಿತ ತೆರಿಗೆ ಅವಧಿಗಳಿಗೆ ಸಂಬಂಧಿಸಿದ ಸ್ವಯಂ-ನಿರ್ಧಾರಿತ ತೆರಿಗೆ ಮತ್ತು ಇತರ ಬಾಕಿಗಳು;

(ಸಿ) ಪ್ರಕರಣ 73 ಅಥವಾ ಪ್ರಕರಣ 74ರ ಅಡಿಯಲ್ಲಿ ನಿರ್ಧರಿಸಿದ ತಗಾದೆಯನ್ನು ಒಳಗೊಂಡಂತೆ ಈ ಅಧಿನಿಯಮದ ಉಪಬಂಧಗಳ ಅಥವಾ ಅದರ ಅಡಿಯಲ್ಲಿ ಮಾಡಲಾದ ನಿಯಮಗಳ ಅಡಿಯಲ್ಲಿ, ಸಂದಾಯ ಮಾಡಬೇಕಾದ ಯಾವುದೇ ಇತರ ಮೊತ್ತ.

xxx xxx xxx

50. ತೆರಿಗೆಯ ವಿಳಂಬ ಸಂದಾಯದ ಮೇಲೆ ಬಡ್ಡಿ.- (1) ಈ ಅಧಿನಿಯಮದ ಉಪಬಂಧಗಳಿಗೆ ಅಥವಾ

ಅದರ ಅಡಿಯಲ್ಲಿ ಮಾಡಲಾದ ನಿಯಮಗಳಿಗೆ ಅನುಸಾರವಾಗಿ ತೆರಿಗೆಯನ್ನು ಸಂದಾಯ ಮಾಡಲು ಬಾಧ್ಯನಾಗಿರುವ ಆದರೆ ತೆರಿಗೆಯನ್ನು ಅಥವಾ ಅದರ ಯಾವುದೇ ಭಾಗವನ್ನು ನಿಯಮಿಸಲಾದ ಅವಧಿಯೊಳಗೆ ಸರ್ಕಾರಕ್ಕೆ ಸಂದಾಯ ಮಾಡಲು ವಿಫಲನಾದ ಪ್ರತಿಯೊಬ್ಬ ವ್ಯಕ್ತಿಯು, ತೆರಿಗೆ ಅಥವಾ ಅದರ ಯಾವುದೇ ಭಾಗವು ಸಂದಾಯವಾಗದೆ ಉಳಿದ ಅವಧಿಗೆ, ಪರಿಷತ್ತಿನ ಶಿಫಾರಸ್ಸುಗಳ ಅನ್ವಯ ಸರ್ಕಾರದಿಂದ ಅಧಿಸೂಚಿಸಬಹುದಾದ, ಶೇಕಡಾ ಹದಿನೆಂಟರಷ್ಟನ್ನು ಮೀರದ, ಅಂಥ ದರದಲ್ಲಿ ಬಡ್ಡಿಯನ್ನು, ತಾನಾಗಿಯೇ, ಸಂದಾಯ ಮಾಡತಕ್ಕದ್ದು.

ಪರಂತು, ಒಂದು ತೆರಿಗೆ ಅವಧಿಯಲ್ಲಿ ಮಾಡಲಾದ ಹಾಗೂ ಪ್ರಕರಣ 39ರ ಉಪಬಂಧಗಳಿಗೆ ಅನುಸಾರವಾಗಿ ಇರುವ ಗಡುವು ದಿನಾಂಕದ ನಂತರ ಒದಗಿಸಿದ ರಿಟರ್ನಿನಲ್ಲಿ, ಅಂಥ ರಿಟರ್ನನ್ನು ಸದರಿ ಅವಧಿಗೆ ಸಂಬಂಧಿಸಿದಂತೆ 73ನೇ ಪ್ರಕರಣ ಅಥವಾ 74ನೇ ಪ್ರಕರಣದ ಅಡಿಯಲ್ಲಿ ಯಾವುದೇ ನಡಾವಳಿಯನ್ನು ಪ್ರಾರಂಭಿಸಿದ ನಂತರ ಒದಗಿಸಿರುವುದನ್ನು ಹೊರತುಪಡಿಸಿ, ಸದರಿ ಅವಧಿಗಾಗಿ ಘೋಷಿಸಿರುವ ಪೂರೈಕೆಗಳಿಗೆ ಸಂಬಂಧಿಸಿದ ತೆರಿಗೆ ಸಂದಾಯದ ಮೇಲಿನ ಬಡ್ಡಿಯು ವಿದ್ಯುನ್ಮಾನ ನಗದು ಖಾತೆಗೆ ಖರ್ಚು ಹಾಕಿ ಸಂದಾಯ ಮಾಡಿದ ತೆರಿಗೆಯ ಆ ಭಾಗದ ಮೇಲೆ ಸಂದಾಯವಾಗತಕ್ಕದ್ದು.

(2) ಉಪ-ಪ್ರಕರಣ (1)ರ ಅಡಿಯಲ್ಲಿ ಬಡ್ಡಿಯನ್ನು, ಅಂಥ ತೆರಿಗೆಯು ಸಂದಾಯಕ್ಕೆ ಬಾಕಿಯಾಗುವ ದಿನದ ತದನಂತರ ಬರುವ ದಿನದಿಂದ, ನಿಯಮಿಸಬಹುದಾದ ಅಂಥ ವಿಧಾನದಲ್ಲಿ, ಲೆಕ್ಕ ಹಾಕತಕ್ಕದ್ದು.

(3) ಹೂಡುವಳಿ ತೆರಿಗೆಯನ್ನು ತಪ್ಪಾಗಿ ಪಡೆದಿದ್ದಲ್ಲಿ ಮತ್ತು ಬಳಸಿಕೊಂಡಿದ್ದಲ್ಲಿ, ನೋಂದಾಯಿತ ವ್ಯಕ್ತಿಯು ಅಂಥ ತಪ್ಪಾಗಿ ಪಡೆದಿರುವ ಮತ್ತು ಉಪಯೋಗಿಸಿಕೊಂಡಿರುವ ಹೂಡುವಳಿ ತೆರಿಗೆಯ ಜಮೆಯ ಮೇಲೆ, ಪರಿಷತ್ತಿನ ಶಿಫಾರಸ್ಸುಗಳ ಅನ್ವಯ, ಸರ್ಕಾರವು ಅಧಿಸೂಚಿಸಬಹುದಾದ ಶೇಕಡಾ ಇಪ್ಪತ್ತನಾಲ್ಕರಷ್ಟನ್ನು ಮೀರದ ಅಂಥ ದರದಲ್ಲಿ ಬಡ್ಡಿಯನ್ನು ಸಂದಾಯ ಮಾಡತಕ್ಕದ್ದು ಮತ್ತು ಬಡ್ಡಿಯ ದರವನ್ನು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಲೆಕ್ಕ ಹಾಕತಕ್ಕದ್ದು.

xxx xxx xxx

51. ಮೂಲದಲ್ಲಿ ತೆರಿಗೆ ಮರುಗಡೆ.- xxx xxx xxx

(7) ಈ ಪ್ರಕರಣದ ಅಡಿಯಲ್ಲಿ ಬಾಕಿಯಿರುವ ಮೊತ್ತದ ನಿರ್ಧರಣೆಯನ್ನು ಪ್ರಕರಣ 73 ಅಥವಾ ಪ್ರಕರಣ 74ರಲ್ಲಿ ನಿರ್ದಿಷ್ಟಪಡಿಸಿದ ವಿಧಾನದಲ್ಲಿ ಮಾಡತಕ್ಕದ್ದು.

xxx xxx xxx

54. ತೆರಿಗೆಯ ಮರುಪಾವತಿ.- xxx xxx xxx

(3) ಉಪಪ್ರಕರಣ (10)ರ ಉಪಬಂಧಗಳಿಗೆ ಒಳಪಟ್ಟು, ಒಬ್ಬ ನೋಂದಾಯಿತ ವ್ಯಕ್ತಿಯು, ಯಾವುದೇ ತೆರಿಗೆ ಅವಧಿಯ ಕೊನೆಯಲ್ಲಿ ಬಳಕೆಯಾಗದ ಯಾವುದೇ ಹೂಡುವಳಿ ತೆರಿಗೆ ಜಮೆಯ ಮರುಪಾವತಿಯನ್ನು ಕ್ಲೇಮು ಮಾಡಬಹುದು:

ಪರಂತು, ಬಳಕೆಯಾಗದ ಯಾವುದೇ ಹೂಡುವಳಿ ತೆರಿಗೆ ಜಮೆಯ ಮರುಪಾವತಿಗೆ ಈ ಕೆಳಕಂಡ ಸಂದರ್ಭಗಳನ್ನು ಹೊರತುಪಡಿಸಿದಂತೆ ಅವಕಾಶ ನೀಡತಕ್ಕದ್ದಲ್ಲ -

(i) ತೆರಿಗೆ ಸಂದಾಯವಿಲ್ಲದೆ ಮಾಡಿದ ಶೂನ್ಯ ದರದ ಪೂರೈಕೆಗಳು;

(ii) ಪರಿಷತ್ತಿನ ಶಿಫಾರಸ್ಸಿನ ಅನ್ವಯ ಸರ್ಕಾರ ಅಧಿಸೂಚಿಸಬಹುದಾದ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡರ ಪೂರೈಕೆಗಳನ್ನು ಹೊರತುಪಡಿಸಿದಂತೆ ಹುಟ್ಟುವಳಿ ಪೂರೈಕೆಗಳ ಮೇಲಿನ ತೆರಿಗೆ ದರಕ್ಕಿಂತ ಹೊಡುವಳಿಗಳ ಮೇಲಿನ ತೆರಿಗೆ ದರ ಹೆಚ್ಚಿರುವ (ದರವಿಲ್ಲದ ಅಥವಾ ಸಂಪೂರ್ಣ ವಿನಾಯಿತಿ ಪೂರೈಕೆಗಳನ್ನು ಹೊರತುಪಡಿಸಿದಂತೆ) ಕಾರಣಕ್ಕಾಗಿ ಜಮೆಯು ಸಂಚಿತಗೊಂಡಿರುವುದು:

ಮತ್ತು ಪರಂತು, ಭಾರತದಿಂದ ಹೊರಗಡೆಗೆ ರಫ್ತಾದ ಸರಕುಗಳು ರಫ್ತು ಸುಂಕಕ್ಕೆ ಒಳಪಟ್ಟಿರುವ ಸಂದರ್ಭಗಳಲ್ಲಿ ಬಳಕೆಯಾಗದ ಯಾವುದೇ ಹೊಡುವಳಿ ತೆರಿಗೆ ಜಮೆಯ ಮರುಪಾವತಿಗೆ ಅವಕಾಶ ನೀಡತಕ್ಕದ್ದಲ್ಲ.

ಅಲ್ಲದೇ ಪರಂತು, ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡರ ಪೂರೈಕೆದಾರನು ಅಂಥ ಪೂರೈಕೆಗಳ ಮೇಲೆ ಸಂದಾಯ ಮಾಡಿದ ಏಕೀಕೃತ ತೆರಿಗೆಯ ಮರುಪಾವತಿಯನ್ನು ಕ್ಲೇಮು ಮಾಡಿದ್ದರೆ, ಹೊಡುವಳಿ ತೆರಿಗೆ ಜಮೆಯ ಮರುಪಾವತಿಗೆ ಅವಕಾಶ ನೀಡತಕ್ಕದ್ದಲ್ಲ.

XXX XXX XXX

(14) ಈ ಪ್ರಕರಣದಲ್ಲಿ ಏನೇ ಒಳಗೊಂಡಿದ್ದರೂ, ಒಂದು ಸಾವಿರ ರೂಪಾಯಿಗಳಿಗಿಂತ ಕಡಿಮೆ ಮೊತ್ತವಿದ್ದರೆ, ಉಪಪ್ರಕರಣ (5) ಅಥವಾ ಉಪಪ್ರಕರಣ (6)ರ ಅಡಿಯಲ್ಲಿ ಮರುಪಾವತಿಯನ್ನು, ಅರ್ಜಿದಾರನಿಗೆ ಸಂದಾಯ ಮಾಡತಕ್ಕದ್ದಲ್ಲ.

ವಿವರಣೆ:- ಈ ಪ್ರಕರಣದ ಉದ್ದೇಶಗಳಿಗಾಗಿ,-

(1) “ಮರುಪಾವತಿ”ಯು, ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡರ ಶೂನ್ಯ-ದರದ ಪೂರೈಕೆಗಳ ಮೇಲೆ ಅಥವಾ ಅಂಥ ಶೂನ್ಯ-ದರದ ಪೂರೈಕೆಗಳನ್ನು ಮಾಡಲು ಉಪಯೋಗಿಸಿದ ಹೊಡುವಳಿಗಳು ಮತ್ತು ಹೊಡುವಳಿ ಸೇವೆಗಳ ಮೇಲಿನ ತೆರಿಗೆಯ ಮರುಪಾವತಿಯನ್ನು ಅಥವಾ ಪರಿಭಾವಿತ ರಫ್ತುಗಳು ಎಂದು ಪರಿಗಣನೆಗೆ ತೆಗೆದುಕೊಂಡ ಸರಕುಗಳ ಪೂರೈಕೆ ಮೇಲಿನ ತೆರಿಗೆಯ ಮರುಪಾವತಿಯನ್ನು, ಅಥವಾ ಉಪಪ್ರಕರಣ (3)ರ ಅಡಿಯಲ್ಲಿ ಉಪಬಂಧಿಸಿದಂತೆ ಬಳಕೆಯಾಗದ ಹೊಡುವಳಿ ತೆರಿಗೆ ಜಮೆಯ ಮರುಪಾವತಿಯನ್ನು ಒಳಗೊಳ್ಳುತ್ತದೆ.

(2) “ಸಂಬಂಧಿಸಿದ ದಿನಾಂಕ” ಎಂದರೆ:-

(ಎ) ಸರಕುಗಳು ಭಾರತದ ಹೊರಗಡೆಗೆ ರಫ್ತಾದ ಸಂದರ್ಭದಲ್ಲಿ, ಅದೇ ಸರಕುಗಳಿಗೆ ಅಥವಾ, ಅಂಥ ಸರಕುಗಳಲ್ಲಿ ಉಪಯೋಗಿಸಿದ ಹೊಡುವಳಿಗಳು ಅಥವಾ ಸಂದರ್ಭಾನುಸಾರವಾಗಿ ಹೊಡುವಳಿ ಸೇವೆಗಳಿಗೆ ಸಂಬಂಧಿಸಿದಂತೆ ಸಂದಾಯ ಮಾಡಿದ ತೆರಿಗೆಯ ಮರುಪಾವತಿಯು ಲಭ್ಯವಿದ್ದಲ್ಲಿ,-

(i) ಸರಕುಗಳು ಸಮುದ್ರ ಅಥವಾ ವಾಯು ಮಾರ್ಗದ ಮೂಲಕ ರಫ್ತಾಗಿದ್ದರೆ, ಅಂಥ ಸರಕುಗಳನ್ನು ತುಂಬಿರುವ ಹಡಗು ಅಥವಾ ವಿಮಾನವು, ಭಾರತವನ್ನು ಬಿಟ್ಟ ದಿನಾಂಕ; ಅಥವಾ

(ii) ಸರಕುಗಳು ಭೂ ಮಾರ್ಗದ ಮೂಲಕ ರಫ್ತಾಗಿದ್ದರೆ, ಅಂಥ ಸರಕುಗಳು ಗಡಿಯನ್ನು ದಾಟಿದ ದಿನಾಂಕ; ಅಥವಾ

(iii) ಸರಕುಗಳು ಅಂಚೆಯ ಮೂಲಕ ರಫ್ತಾಗಿದ್ದರೆ, ಸಂಬಂಧಿಸಿದ ಅಂಚೆ ಕಛೇರಿಯಿಂದ ಭಾರತದ ಹೊರಗಿನ ಸ್ಥಳಕ್ಕೆ ಸರಕುಗಳ ರವಾನೆ ದಿನಾಂಕ.

(ಬಿ) ಪರಿಭಾವಿತ ರಫ್ತುಗಳು ಎಂದು ಪರಿಗಣನೆಗೆ ತೆಗೆದುಕೊಂಡ ಸರಕುಗಳ ಪೂರೈಕೆಯ ಸಂದರ್ಭದಲ್ಲಿ, ಸರಕುಗಳಿಗೆ ಸಂಬಂಧಿಸಿದ ತೆರಿಗೆ ಸಂದಾಯದ ಮರುಪಾವತಿಯು ಲಭ್ಯವಿದ್ದಲ್ಲಿ, ಅಂಥ ಪರಿಭಾವಿತ ರಫ್ತುಗಳಿಗೆ ಸಂಬಂಧಿಸಿದ ರಿಟರ್ನ್‌ನ್ನು ಒದಗಿಸಿದ ದಿನಾಂಕ;

“(ಬಿಎ) ವಿಶೇಷ ಆರ್ಥಿಕ ವಲಯ ಅಭಿವೃದ್ಧಿದಾರ ಅಥವಾ ವಿಶೇಷ ಆರ್ಥಿಕ ವಲಯ ಘಟಕಕ್ಕೆ, ಶೂನ್ಯ ದರದ ಸರಕು ಅಥವಾ ಸೇವೆಗಳ ಅಥವಾ ಅವೆರಡರ ಪೂರೈಕೆಯ ಸಂಬಂಧದಲ್ಲಿ, ಅಂಥ ತಮ್ಮೊಳಗಿನ ಪೂರೈಕೆ ಅಥವಾ ಸಂದರ್ಭಾನುಸಾರ ಅಂಥ ಪೂರೈಕೆಗಳಲ್ಲಿ ಬಳಸಿದ ಹೊಡುವಳಿಗಳು ಅಥವಾ ಹೊಡುವಳಿ ಸೇವೆಗಳಿಗೆ ಸಂಬಂಧಿಸಿದಂತೆ ಸಂದಾಯ ಮಾಡಿದ ತೆರಿಗೆಯ ಮರುಪಾವತಿ ಲಭ್ಯವಿದ್ದಲ್ಲಿ, ಅಂಥ ಪೂರೈಕೆಗಳಿಗೆ ಸಂಬಂಧಿಸಿದಂತೆ ಪ್ರಕರಣ 39ರ ಅಡಿಯಲ್ಲಿ ರಿಟರ್ನ್‌ ಅನ್ನು ಒದಗಿಸಲು ಇರುವ ಗಡುವು ದಿನಾಂಕ;”.

(ಸಿ) ಭಾರತದ ಹೊರಗಡೆಗೆ ರಫ್ತಾದ ಸೇವೆಗಳ ಸಂದರ್ಭದಲ್ಲಿ, ಅದೇ ಸೇವೆಗಳಿಗೆ ಅಥವಾ ಅಂಥ ಸೇವೆಗಳಲ್ಲಿ ಉಪಯೋಗಿಸಿದ ಹೊಡುವಳಿಗಳು ಅಥವಾ ಸಂದರ್ಭಾನುಸಾರವಾಗಿ, ಹೊಡುವಳಿ ಸೇವೆಗಳಿಗೆ ಸಂಬಂಧಿಸಿದಂತೆ ಸಂದಾಯ ಮಾಡಿದ ತೆರಿಗೆಯ ಮರುಪಾವತಿಯು ಲಭ್ಯವಿದ್ದಲ್ಲಿ,-

(i) ಅಂಥ ಸಂದಾಯವನ್ನು ಸ್ವೀಕರಿಸುವುದಕ್ಕಿಂದ ಮುಂಚಿತವಾಗಿಯೇ ಸೇವೆಗಳ ಪೂರೈಕೆಯು ಪೂರ್ಣಗೊಂಡಿದ್ದಲ್ಲಿ, ಪರಿವರ್ತನೀಯ ವಿದೇಶಿ ವಿನಿಮಯದಲ್ಲಿ ಅಥವಾ ಭಾರತೀಯ ರಿಸರ್ವ್ ಬ್ಯಾಂಕಿನಿಂದ ಎಲ್ಲೆಲ್ಲಿ ಅನುಮತಿಸಲಾಗಿರುವುದೋ ಅಲ್ಲೆಲ್ಲ ಭಾರತೀಯ ರೂಪಾಯಿಗಳಲ್ಲಿ ಸಂದಾಯದ ಸ್ವೀಕೃತಿಯ ದಿನಾಂಕ; ಅಥವಾ

(ii) ಸೇವೆಗಳಿಗಾಗಿ, ಬೆಲೆಪಟ್ಟಿ ನೀಡಿಕೆಯ ದಿನಾಂಕಕ್ಕಿಂತ ಮುಂಚಿತವಾಗಿ, ಸಂದಾಯವನ್ನು ಮುಂಗಡವಾಗಿ ಸ್ವೀಕರಿಸಲಾಗಿದ್ದಲ್ಲಿ, ಬೆಲೆಪಟ್ಟಿ ನೀಡಿಕೆಯ ದಿನಾಂಕ;

(ಡಿ) ಅಪೀಲು ಪ್ರಾಧಿಕಾರ, ಅಪೀಲು ನ್ಯಾಯಾಧಿಕರಣ ಅಥವಾ ಯಾವುದೇ ನ್ಯಾಯಾಲಯದ ತೀರ್ಪು, ಡಿಕ್ರಿ, ಆದೇಶ ಅಥವಾ ನಿರ್ದೇಶನದ ಪರಿಣಾಮದಿಂದಾಗಿ, ತೆರಿಗೆಯು ಮರುಪಾವತಿದಾಯಕವಾದ ಸಂದರ್ಭದಲ್ಲಿ, ಅಂಥ ತೀರ್ಪು, ಡಿಕ್ರಿ, ಆದೇಶ ಅಥವಾ ನಿರ್ದೇಶನವನ್ನು ತಿಳಿಸಿದ ದಿನಾಂಕ;

(ಇ) ಉಪಪ್ರಕರಣ (3)ರ ಮೊದಲನೇ ಪರಂತುಕದ ಖಂಡ (ii)ರ ಅಡಿಯಲ್ಲಿ, ಬಳಕೆಯಾಗದ ಹೂಡುವಳಿ ತೆರಿಗೆ ಜಮೆಯ ಮರುಪಾವತಿಯ ಸಂದರ್ಭದಲ್ಲಿ, ಅಂಥ ಮರುಪಾವತಿಗಾಗಿ ಕ್ಲೇಮು ಉದ್ಭವಿಸುವ ಅವಧಿಗಾಗಿ ಪ್ರಕರಣ 39ರ ಅಡಿಯಲ್ಲಿ ಒದಗಿಸಬೇಕಾದ ರಿಟರ್ನಿನ ಗಡುವು ದಿನಾಂಕ;

(ಎಫ್) ಈ ಅಧಿನಿಯಮ ಅಥವಾ ಅದರ ಅಡಿಯಲ್ಲಿ ಮಾಡಲಾದ ನಿಯಮಗಳ ಅಡಿಯಲ್ಲಿ ತಾತ್ಕಾಲಿಕವಾಗಿ ತೆರಿಗೆಯನ್ನು ಸಂದಾಯ ಮಾಡಿದ ಸಂದರ್ಭದಲ್ಲಿ, ಅದರ ಅಂತಿಮ ಕರನಿರ್ಧರಣೆಯ ನಂತರದಲ್ಲಿ ಮಾಡಿದ ತೆರಿಗೆಯ ಹೊಂದಾಣಿಕೆಯ ದಿನಾಂಕ;

(ಜಿ) ಪೂರೈಕೆದಾರನನ್ನು ಹೊರತುಪಡಿಸಿದ, ಒಬ್ಬ ವ್ಯಕ್ತಿಯ ಸಂದರ್ಭದಲ್ಲಿ, ಅಂಥ ವ್ಯಕ್ತಿಯಿಂದ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡೂ ಸ್ವೀಕೃತಿಯಾದ ದಿನಾಂಕ;

(ಹೆಚ್) ಯಾವುದೇ ಇತರ ಸಂದರ್ಭದಲ್ಲಿ, ತೆರಿಗೆಯನ್ನು ಸಂದಾಯ ಮಾಡಿದ ದಿನಾಂಕ.

xxx xxx xxx

61. ರಿಟರ್ನಗಳ ಸೂಕ್ಷ್ಮ ಪರಿಶೀಲನೆ.- xxx xxx xxx

(3) ಯುಕ್ತ ಅಧಿಕಾರಿಯಿಂದ ತಿಳಿಸಲಾದ ಮೂವತ್ತು ದಿನಗಳ ಅವಧಿಯ ಅಥವಾ ಆತನಿಂದ ಅನುಮತಿಸಬಹುದಾದ ಅಂಥ ಹೆಚ್ಚಿನ ಅವಧಿಯ ಒಳಗಾಗಿ ತೃಪ್ತಿದಾಯಕವಾದ ವಿವರಣೆಯನ್ನು ಒದಗಿಸಿಲ್ಲದ ಸಂದರ್ಭದಲ್ಲಿ ಅಥವಾ ನೋಂದಾಯಿತ ವ್ಯಕ್ತಿಯು ನ್ಯೂನತೆಗಳನ್ನು ಒಪ್ಪಿಕೊಂಡ ನಂತರ, ಆ ನ್ಯೂನತೆಯನ್ನು ಒಪ್ಪಿಕೊಂಡ ತಿಂಗಳಿನ ರಿಟರ್ನಿನಲ್ಲಿ ಸರಿಪಡಿಕೆಯ ಕ್ರಮವನ್ನು ತೆಗೆದುಕೊಳ್ಳಲು ವಿಫಲನಾದಲ್ಲಿ, ಯುಕ್ತ ಅಧಿಕಾರಿಯು ಪ್ರಕರಣ 65 ಅಥವಾ ಪ್ರಕರಣ 66 ಅಥವಾ ಪ್ರಕರಣ 67ರ ಅಡಿಯಲ್ಲಿರುವವುಗಳನ್ನು ಒಳಗೊಂಡಂತೆ ಸೂಕ್ತ ಕ್ರಮಗಳನ್ನು ಪ್ರಾರಂಭಿಸಬಹುದು, ಅಥವಾ ಪ್ರಕರಣ 73 ಅಥವಾ ಪ್ರಕರಣ 74ರ ಅಡಿಯಲ್ಲಿ ತೆರಿಗೆ ಮತ್ತು ಇತರ ಬಾಕಿಗಳನ್ನು ನಿರ್ಧರಿಸಲು ಕ್ರಮ ಜರುಗಿಸಬಹುದು.

xxx xxx xxx

62. ರಿಟರ್ನಗಳನ್ನು ಸಲ್ಲಿಸದಿರುವವರ ಕರನಿರ್ಧರಣೆ.- (1) ಪ್ರಕರಣ 73 ಅಥವಾ ಪ್ರಕರಣ 74ರಲ್ಲಿ ಇದಕ್ಕೆ ವಿರುದ್ಧವಾಗಿ ಏನೇ ಒಳಗೊಂಡಿದ್ದರೂ, ಪ್ರಕರಣ 46 ಅಡಿಯಲ್ಲಿ ಒಂದು ಸೂಚನಾ ಪತ್ರವನ್ನು ನೀಡಿದ ನಂತರವೂ, ಒಬ್ಬ ನೋಂದಾಯಿತ ವ್ಯಕ್ತಿಯು, ಪ್ರಕರಣ 39 ಅಥವಾ ಪ್ರಕರಣ 45ರ ಅಡಿಯಲ್ಲಿ ರಿಟರ್ನನ್ನು ಒದಗಿಸಲು ವಿಫಲನಾದಲ್ಲಿ, ಯುಕ್ತ ಅಧಿಕಾರಿಯು, ಲಭ್ಯವಿರುವ ಹಾಗೂ ಆತನು ಕಲೆಹಾಕಿದ ಎಲ್ಲಾ ಸಂಬಂಧಿತ ಮಾಹಿತಿಗಳನ್ನು ಗಣನೆಗೆ ತೆಗೆದುಕೊಂಡು, ಅವನ ಅತ್ಯುತ್ತಮ ವಿವೇಚನಾ ನಿರ್ಣಯದ ಮೇರೆಗೆ ಸದರಿ ವ್ಯಕ್ತಿಯ ತೆರಿಗೆ ಬಾಧ್ಯತೆಯನ್ನು ನಿರ್ಧರಿಸಲು ಕ್ರಮ ಜರುಗಿಸಬಹುದು ಮತ್ತು ಸಂದಾಯ ಮಾಡದಿರುವ ತೆರಿಗೆಯು ಸಂಬಂಧಿಸಿರುವ ಹಣಕಾಸು ವರ್ಷಕ್ಕಾಗಿ ವಾರ್ಷಿಕ ವಿವರ ಪಟ್ಟಿಯನ್ನು ಒದಗಿಸುವುದಕ್ಕೆ ಪ್ರಕರಣ 44ರಲ್ಲಿ ನಿರ್ದಿಷ್ಟಪಡಿಸಿದ ದಿನಾಂಕದಾದ ಬದು ವರ್ಷಗಳ ಅವಧಿಯೊಳಗಾಗಿ ಒಂದು ಕರನಿರ್ಧರಣಾ ಆದೇಶವನ್ನು ನೀಡುವುದು.

xxx xxx xxx

63. ಅನೋಂದಾಯಿತ ವ್ಯಕ್ತಿಗಳ ಕರನಿರ್ಧರಣೆ.- ಪ್ರಕರಣ 73 ಅಥವಾ ಪ್ರಕರಣ 74ರಲ್ಲಿ ಇದಕ್ಕೆ ವಿರುದ್ಧವಾಗಿ ಏನೇ ಒಳಗೊಂಡಿದ್ದರೂ ಸಹ, ಒಬ್ಬ ತೆರಿಗೆದಾಯಕ ವ್ಯಕ್ತಿಯು, ನೋಂದಣಿಯನ್ನು ಪಡೆಯಲು ಬಾಧ್ಯನಾಗಿದ್ದರೂ ಸಹ ಹಾಗೆ ಮಾಡಲು ವಿಫಲನಾಗಿದ್ದಲ್ಲಿ, ಅಥವಾ ಆತನ ನೋಂದಣಿಯು ಪ್ರಕರಣ 29ರ ಉಪಪ್ರಕರಣ (2)ರ ಅಡಿಯಲ್ಲಿ ರದ್ದುಗೊಂಡಿದ್ದು ಆದರೆ ತೆರಿಗೆ ಸಂದಾಯ ಮಾಡುವುದಕ್ಕೆ ಬಾಧ್ಯನಿದ್ದಲ್ಲಿ,

ಯುಕ್ತ ಅಧಿಕಾರಿಯು, ಅವನ ಅತ್ಯುತ್ತಮ ವಿವೇಚನಾ ನಿರ್ಣಯದ ಮೇರೆಗೆ, ಅಂಥ ವ್ಯಕ್ತಿಯ ತೆರಿಗೆ ಬಾಧ್ಯತೆಯನ್ನು ಸಂಬಂಧಿಸಿದ ತೆರಿಗೆ ಅವಧಿಗಳಿಗೆ ನಿರ್ಧರಿಸಲು ಕ್ರಮ ಜರುಗಿಸಬಹುದು ಮತ್ತು ಸಂದಾಯ ಮಾಡದಿರುವ ತೆರಿಗೆಯು ಸಂಬಂಧಿಸಿರುವ ಹಣಕಾಸು ವರ್ಷಕ್ಕೆ ವಾರ್ಷಿಕ ವಿವರ ಪಟ್ಟಿಯನ್ನು ಒದಗಿಸುವುದಕ್ಕಾಗಿ ಪ್ರಕರಣ 44ರಲ್ಲಿ ನಿರ್ದಿಷ್ಟಪಡಿಸಿದ ದಿನಾಂಕದಿಂದ ಐದು ವರ್ಷಗಳ ಅವಧಿಯೊಳಗಾಗಿ ಒಂದು ಕರನಿರ್ಧರಣಾ ಆದೇಶವನ್ನು ನೀಡುವುದು: ಪರಂತು, ಆ ವ್ಯಕ್ತಿಗೆ ತನ್ನ ಅಹವಾಲುಗಳನ್ನು ಹೇಳಿಕೊಳ್ಳಲು ಒಂದು ಅವಕಾಶವನ್ನು ನೀಡಿದ ಹೊರತು ಅಂಥ ಕರನಿರ್ಧರಣಾ ಆದೇಶವನ್ನು ಹೊರಡಿಸತಕ್ಕದ್ದಲ್ಲ.

XXX XXX XXX

64. ಕೆಲವೊಂದು ವಿಶೇಷ ಪ್ರಕರಣಗಳಲ್ಲಿ ಕ್ಷಿಪ್ರ ಕರನಿರ್ಧರಣೆ.- (1) ಯುಕ್ತ ಅಧಿಕಾರಿಯು, ಆತನ ಗಮನಕ್ಕೆ ಬರಲಾಗಿರುವ ಒಬ್ಬ ತೆರಿಗೆದಾಯಕ ವ್ಯಕ್ತಿಯ ತೆರಿಗೆ ಬಾಧ್ಯತೆಯನ್ನು ತೋರಿಸುವ ಯಾವುದೇ ಪುರಾವೆಯ ಮೇಲೆ, ಅಪರ ಆಯುಕ್ತ ಅಥವಾ ಜಂಟಿ ಆಯುಕ್ತರ ಪೂರ್ವಾನುಮತಿಯೊಂದಿಗೆ, ಹಾಗೆ ಮಾಡುವುದರಲ್ಲಿನ ಯಾವುದೇ ವಿಳಂಬವು ರಾಜಸ್ವದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎನ್ನುವುದನ್ನು ನಂಬಲು ಅವನು ಸಾಕಷ್ಟು ಆಧಾರಗಳನ್ನು ಹೊಂದಿದ್ದರೆ, ರಾಜಸ್ವದ ಹಿತಾಸಕ್ತಿಯ ರಕ್ಷಣೆಗಾಗಿ ಅಂಥ ವ್ಯಕ್ತಿಯ ತೆರಿಗೆ ಬಾಧ್ಯತೆಯನ್ನು ನಿರ್ಧರಿಸಲು ಕ್ರಮ ಜರುಗಿಸಬಹುದು ಮತ್ತು ಒಂದು ಕರನಿರ್ಧರಣಾ ಆದೇಶವನ್ನು ನೀಡಬಹುದು:

ಪರಂತು, ಯಾರಿಗೆ ಬಾಧ್ಯತೆಯು ಸಂಬಂಧಪಟ್ಟಿರುವುದೋ ಆ ತೆರಿಗೆದಾಯಕ ವ್ಯಕ್ತಿಯನ್ನು ಖಚಿತ ಪಡಿಸಿಕೊಳ್ಳಲು ಆಗದಿದ್ದಲ್ಲಿ ಮತ್ತು ಅಂಥ ಬಾಧ್ಯತೆಯು ಸರಕುಗಳ ಪೂರೈಕೆಗೆ ಸಂಬಂಧಪಟ್ಟಲ್ಲಿ, ಅಂಥ ಸರಕುಗಳ ಉಸ್ತುವಾರಿಯನ್ನು ಹೊಂದಿದ ವ್ಯಕ್ತಿಯು, ಕರನಿರ್ಧರಣೆಗೆ ಬಾಧ್ಯನಾಗುವ ಮತ್ತು ಈ ಅಧಿನಿಯಮದ ಅಡಿಯಲ್ಲಿ ಬಾಕಿಯಿರುವ ತೆರಿಗೆ ಮತ್ತು ಇತರೆ ಮೊತ್ತವನ್ನು ಸಂದಾಯ ಮಾಡುವುದಕ್ಕೆ ಬಾಧ್ಯನಾಗಿರುವ ತೆರಿಗೆದಾಯಕ ವ್ಯಕ್ತಿ ಎಂದು ಪರಿಭಾವಿಸತಕ್ಕದ್ದು.

(2) ಉಪಪ್ರಕರಣ (1)ರಲ್ಲಿ ಹೊರಡಿಸಿದ ಆದೇಶವನ್ನು ಸ್ವೀಕರಿಸಿದ ದಿನಾಂಕದಿಂದ ಮೂವತ್ತು ದಿನಗಳ ಒಳಗಾಗಿ, ತೆರಿಗೆದಾಯಕ ವ್ಯಕ್ತಿಯು ಸಲ್ಲಿಸಿದ ಒಂದು ಅರ್ಜಿಯ ಮೇಲೆ, ಅಥವಾ ಅವರ ಸ್ವಪ್ರೇರಣೆಯಿಂದ ಅಪರ ಆಯುಕ್ತ ಅಥವಾ ಜಂಟಿ ಆಯುಕ್ತರು ಅಂಥ ಆದೇಶವು ತಪ್ಪಾದುದು ಎಂದು ಪರಿಗಣಿಸಿದಲ್ಲಿ, ಅವರು ಅಂಥ ಆದೇಶವನ್ನು ಹಿಂತೆಗೆದುಕೊಳ್ಳಬಹುದು ಮತ್ತು ಪ್ರಕರಣ 73 ಅಥವಾ ಪ್ರಕರಣ 74ರಲ್ಲಿ ಹೇಳಲಾದ ಕಾರ್ಯವಿಧಾನವನ್ನು ಅನುಸರಿಸುವುದು.

XXX XXX XXX

65. ತೆರಿಗೆ ಪ್ರಾಧಿಕಾರಗಳಿಂದ ಲೆಕ್ಕಪರಿಶೋಧನೆ.- XXX XXX XXX

(7) ಉಪಪ್ರಕರಣ (1)ರಲ್ಲಿ ನಡೆಸಿದ ಲೆಕ್ಕಪರಿಶೋಧನೆಯು, ಸಂದಾಯ ಮಾಡದಿರುವ ಅಥವಾ ಕಡಿಮೆ ಸಂದಾಯ ಮಾಡಿದ ತೆರಿಗೆ ಅಥವಾ ತಪ್ಪಿನಿಂದ ಮಾಡಿದ ಮರುಪಾವತಿ, ಅಥವಾ ತಪ್ಪಾಗಿ ಉಪಯೋಗಿಸಿದ ಅಥವಾ ಬಳಸಿದ ಹೂಡುವಳಿ ತೆರಿಗೆಯ ಜಮೆಯನ್ನು ಪತ್ತೆ ಮಾಡುವುದರೊಂದಿಗೆ ಪರಿಣಮಿಸಿದಲ್ಲಿ, ಯುಕ್ತ ಅಧಿಕಾರಿಯು ಪ್ರಕರಣ 73 ಅಥವಾ ಪ್ರಕರಣ 74ರ ಅಡಿಯಲ್ಲಿ ಕ್ರಮವನ್ನು ಪ್ರಾರಂಭಿಸಬಹುದು.

XXX XXX XXX

66. ವಿಶೇಷ ಲೆಕ್ಕಪರಿಶೋಧನೆ.- XXX XXX XXX

(6) ಉಪಪ್ರಕರಣ (1)ರ ಅಡಿಯಲ್ಲಿ ನಡೆಸಿದ ವಿಶೇಷ ಲೆಕ್ಕಪರಿಶೋಧನೆಯು, ಸಂದಾಯ ಮಾಡಿಲ್ಲದ ಅಥವಾ ಕಡಿಮೆ ಸಂದಾಯ ಮಾಡಿದ ತೆರಿಗೆ ಅಥವಾ ತಪ್ಪಿನಿಂದ ಮಾಡಿದ ಮರುಪಾವತಿ, ಅಥವಾ ತಪ್ಪಾಗಿ ಉಪಯೋಗಿಸಿದ ಅಥವಾ ಬಳಸಿದ ಹೂಡುವಳಿ ತೆರಿಗೆ ಜಮೆಯನ್ನು ಪತ್ತೆ ಮಾಡುವುದರೊಂದಿಗೆ ಪರಿಣಮಿಸಿದಲ್ಲಿ, ಯುಕ್ತ ಅಧಿಕಾರಿಯು ಪ್ರಕರಣ 73 ಅಥವಾ ಪ್ರಕರಣ 74ರ ಅಡಿಯಲ್ಲಿ ಕ್ರಮವನ್ನು ಪ್ರಾರಂಭಿಸಬಹುದು.

XXX XXX XXX

70. ಪುರಾವೆಯನ್ನು ನೀಡುವುದಕ್ಕಾಗಿ ಮತ್ತು ದಸ್ತಾವೇಜುಗಳನ್ನು ಹಾಜರುಪಡಿಸುವುದಕ್ಕಾಗಿ ವ್ಯಕ್ತಿಗಳನ್ನು ಸಮನ್ ಮಾಡುವ ಅಧಿಕಾರ.- (1) ಈ ಅಧಿನಿಯಮದ ಅಡಿಯಲ್ಲಿನ ಯುಕ್ತ ಅಧಿಕಾರಿಯು, ಯಾವುದೇ ವಿಚಾರಣೆಯಲ್ಲಿ ಪುರಾವೆಯನ್ನು ನೀಡುವುದಕ್ಕಾಗಲಿ ಅಥವಾ ಒಂದು ದಸ್ತಾವೇಜು ಅಥವಾ ಇನ್ನೇನಾದರನ್ನೂ ಹಾಜರುಪಡಿಸುವುದಕ್ಕಾಗಲಿ ಯಾವೊಬ್ಬ ವ್ಯಕ್ತಿಯ ಹಾಜರಾತಿ ಅವಶ್ಯಕ ಎಂದು ಅವನು ಪರಿಗಣಿಸಿದಾಗ, ಸಿವಿಲ್ ಪ್ರಕ್ರಿಯಾ ಸಂಹಿತೆ, 1908ರ (1908ರ ಕೇಂದ್ರ ಅಧಿನಿಯಮ 5) ಅಡಿಯಲ್ಲಿ ಒಂದು ಸಿವಿಲ್

ನ್ಯಾಯಾಲಯದ ಪ್ರಕರಣದಲ್ಲಿ ಉಪಬಂಧಿಸಿದ ಅದೇ ವಿಧಾನದಲ್ಲಿ ಆತನನ್ನು ಸಮನ್ ಮಾಡುವ ಅಧಿಕಾರವನ್ನು ಹೊಂದಿರತಕ್ಕದ್ದು.

(2) ಉಪ-ಪ್ರಕರಣ (1)ರ ಅಡಿಯಲ್ಲಿ ಉಲ್ಲೇಖಿಸಲಾದ ಪ್ರತಿಯೊಂದು ಅಂಥ ವಿಚಾರಣೆಯು, ಭಾರತೀಯ ದಂಡ ಸಂಹಿತೆ, 1860ರ (1860ರ ಕೇಂದ್ರ ಅಧಿನಿಯಮ 45) ಪ್ರಕರಣ 193 ಮತ್ತು ಪ್ರಕರಣ 228ರ ಅರ್ಥವ್ಯಾಪ್ತಿಯಲ್ಲಿನ "ನ್ಯಾಯಿಕ ನಡಾವಳಿಗಳು" ಎಂದು ಪರಿಭಾವಿಸತಕ್ಕದ್ದು.

XXX XXX XXX

73. ಮೋಸ ಅಥವಾ ಉದ್ದೇಶಪೂರ್ವಕವಾಗಿ ಸಂಗತಿಗಳನ್ನು ತಪ್ಪಾಗಿ ಹೇಳುವುದು ಅಥವಾ ಬಚ್ಚಿಡುವುದನ್ನು ಹೊರತುಪಡಿಸಿ ಇತರ ಯಾವುದೇ ಕಾರಣಕ್ಕಾಗಿ ತೆರಿಗೆ ಸಂದಾಯ ಮಾಡದಿರುವ ಅಥವಾ ಕಡಿಮೆ ಸಂದಾಯ ಮಾಡಿದ ಅಥವಾ ತಪ್ಪಿನಿಂದ ಮಾಡಿದ ಮರುಪಾವತಿಯ ಅಥವಾ ತಪ್ಪಾಗಿ ತೆಗೆದುಕೊಂಡ ಅಥವಾ ಬಳಸಿದ ಹೂಡುವಳಿ ತೆರಿಗೆ ಜಮೆಯ ನಿರ್ಧರಣೆ.-

XXX XXX XXX

(11) ಉಪಪ್ರಕರಣ (6) ಅಥವಾ ಉಪಪ್ರಕರಣ (8)ರಲ್ಲಿ ಏನೇ ಒಳಗೊಂಡಿದ್ದರೂ, ಸ್ವಯಂ-ನಿರ್ಧರಿತ ತೆರಿಗೆಯ ಯಾವುದೇ ಮೊತ್ತವನ್ನು ಅಥವಾ ತೆರಿಗೆಯಾಗಿ ಸಂಗ್ರಹಿಸಲಾಗಿರುವ ಯಾವುದೇ ಮೊತ್ತವನ್ನು ಅಂಥ ತೆರಿಗೆ ಸಂದಾಯದ ಗಡುವು ದಿನಾಂಕದಿಂದ ಮೂವತ್ತು ದಿನಗಳ ಒಳಗಾಗಿ ಸಂದಾಯ ಮಾಡದಿದ್ದಲ್ಲಿ, ಉಪಪ್ರಕರಣ (9)ರ ಅಡಿಯಲ್ಲಿ ದಂಡವನ್ನು ಸಂದಾಯ ಮಾಡತಕ್ಕದ್ದು.

XXX XXX XXX

74. ಮೋಸ ಅಥವಾ ಉದ್ದೇಶಪೂರ್ವಕವಾಗಿ ಸಂಗತಿಗಳನ್ನು ತಪ್ಪಾಗಿ ಹೇಳುವುದು ಅಥವಾ ಬಚ್ಚಿಡುವ ಯಾವುದೇ ಕಾರಣಗಳಿಗಾಗಿ ತೆರಿಗೆ ಸಂದಾಯ ಮಾಡದಿರುವ ಅಥವಾ ಕಡಿಮೆ ಸಂದಾಯ ಮಾಡಿದ ಅಥವಾ ತಪ್ಪಿನಿಂದ ಮಾಡಿದ ಮರುಪಾವತಿಯ ಅಥವಾ ತಪ್ಪಾಗಿ ತೆಗೆದುಕೊಂಡ ಅಥವಾ ಬಳಸಿದ ಹೂಡುವಳಿ ತೆರಿಗೆ ಜಮೆಯ ನಿರ್ಧರಣೆ.-

XXX XXX XXX

(11) ಉಪಪ್ರಕರಣ (9)ರ ಅಡಿಯಲ್ಲಿ ಹೊರಡಿಸಿದ ಒಂದು ಆದೇಶವನ್ನು ಜಾರಿಗೊಳಿಸಲಾದ ಯಾವೊಬ್ಬ ವ್ಯಕ್ತಿಯು, ಆದೇಶವನ್ನು ತಿಳಿಸಿದ ಮೂವತ್ತು ದಿನಗಳ ಒಳಗಾಗಿ, ತೆರಿಗೆಯನ್ನು ಅದರಮೇಲೆ ಪ್ರಕರಣ 50ರ ಅಡಿಯಲ್ಲಿ ಸಂದಾಯ ಮಾಡಬೇಕಾದ ಬಡ್ಡಿ ಮತ್ತು ಅಂಥ ತೆರಿಗೆಯ ಶೇಕಡಾ ಐವತ್ತಕ್ಕೆ ಸಮನಾದ ದಂಡದೊಂದಿಗೆ ಸಂದಾಯ ಮಾಡದಿದ್ದಲ್ಲಿ, ಸದರಿ ತೆರಿಗೆಗೆ ಸಂಬಂಧಿಸಿದ ಎಲ್ಲಾ ನಡಾವಳಿಗಳು ಮುಕ್ತಾಯವಾಗಿವೆ ಎಂದು ಪರಿಭಾವಿಸತಕ್ಕದ್ದು.

ವಿವರಣೆ 1:- ಪ್ರಕರಣ 73 ಮತ್ತು ಈ ಪ್ರಕರಣದ ಉದ್ದೇಶಗಳಿಗಾಗಿ,-

(i) ಪದಾವಳಿಯಾದ "ಸದರಿ ಸೂಚನಾಪತ್ರಕ್ಕೆ ಸಂಬಂಧಿಸಿದ ಎಲ್ಲಾ ನಡಾವಳಿಗಳು" ಎನ್ನುವುದು ಪ್ರಕರಣ 132ರ ಅಡಿಯಲ್ಲಿನ ನಡಾವಳಿಗಳನ್ನು ಒಳಗೊಳ್ಳತಕ್ಕದ್ದಲ್ಲ;

(ii) ತೆರಿಗೆ ಸಂದಾಯ ಮಾಡಲು ಬಾಧ್ಯನಿರುವ ಮುಖ್ಯ ವ್ಯಕ್ತಿಗೆ ಮತ್ತು ಕೆಲವು ಇತರ ವ್ಯಕ್ತಿಗಳಿಗೆ ಅದೇ ನಡಾವಳಿಗಳ ಅಡಿಯಲ್ಲಿ ಸೂಚನಾ ಪತ್ರವನ್ನು ನೀಡಿದ್ದು, ಮತ್ತು ಮುಖ್ಯ ವ್ಯಕ್ತಿಗೆ ಪ್ರತಿಯಾದ ಅಂಥ ನಡಾವಳಿಗಳು, ಪ್ರಕರಣ 73 ಅಥವಾ ಪ್ರಕರಣ 74ರ ಅಡಿಯಲ್ಲಿ ಮುಕ್ತಾಯಗೊಳಿಸಲಾಗಿದ್ದಲ್ಲಿ, ಪ್ರಕರಣ 122 ಮತ್ತು 125ಗಳ ಅಡಿಯಲ್ಲಿ ದಂಡವನ್ನು ಸಂದಾಯ ಮಾಡುವುದಕ್ಕೆ ಬಾಧ್ಯನಿರುವ ಎಲ್ಲಾ ವ್ಯಕ್ತಿಗಳ ವಿರುದ್ಧವಾದ ನಡಾವಳಿಗಳು ಮುಕ್ತಾಯವಾಗಿವೆ ಎಂದು ಪರಿಭಾವಿಸತಕ್ಕದ್ದು.

ವಿವರಣೆ 2:- ಈ ಅಧಿನಿಯಮದ ಉದ್ದೇಶಗಳಿಗಾಗಿ "ಬಚ್ಚಿಡುವುದು" ಎಂಬ ಪದಾವಳಿಯನ್ನು, ಒಬ್ಬ ತೆರಿಗೆದಾಯಕ ವ್ಯಕ್ತಿಯು ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ಮಾಡಲಾದ ನಿಯಮಗಳ ಅಡಿಯಲ್ಲಿ ಒದಗಿಸಬೇಕಾದ ರಿಟರ್ನ್, ವಿವರಪತ್ರ, ಅಥವಾ ಯಾವುದೇ ಇತರ ದಸ್ತಾವೇಜುಗಳಲ್ಲಿ ಘೋಷಿಸುವುದಕ್ಕೆ ಅಗತ್ಯವಿರುವಂತಹ, ಸಂಗತಿಗಳನ್ನು ಅಥವಾ ಮಾಹಿತಿಯನ್ನು ಘೋಷಿಸದಿರುವುದು ಅಥವಾ ಯುಕ್ತ ಅಧಿಕಾರಿಯಿಂದ ಲಿಖಿತರೂಪದಲ್ಲಿ ಕೇಳಲಾದ ಯಾವುದೇ ಮಾಹಿತಿಯನ್ನು ಒದಗಿಸಲು ವಿಫಲವಾಗುವುದು ಎಂದು ಅರ್ಥೈಸತಕ್ಕದ್ದು.

XXX XXX XXX

75. ತೆರಿಗೆ ನಿರ್ಧರಣೆಗೆ ಸಂಬಂಧಿಸಿದ ಸಾಮಾನ್ಯ ಉಪಬಂಧಗಳು.- (1) ಸೂಚನಾ ಪತ್ರದ ಜಾರಿಗೊಳಿಸುವಿಕೆ ಅಥವಾ ಆದೇಶದ ನೀಡುವಿಕೆಯು, ನ್ಯಾಯಾಲಯದ ಅಥವಾ ಅಪೀಲು ನ್ಯಾಯಾಧಿಕರಣದ ಒಂದು ಆದೇಶದಿಂದ ತಡೆಹಿಡಿಯಲ್ಪಟ್ಟಿದ್ದಲ್ಲಿ, ಪ್ರಕರಣ 73ರ ಉಪಪ್ರಕರಣಗಳಾದ (2) ಮತ್ತು (10) ರಲ್ಲಿ ಅಥವಾ ಸಂದರ್ಭಾನುಸಾರವಾಗಿ ಪ್ರಕರಣ 74ರ ಉಪಪ್ರಕರಣಗಳಾದ (2) ಮತ್ತು (10) ರಲ್ಲಿ ನಿರ್ದಿಷ್ಟಪಡಿಸಿದ ಅವಧಿಯನ್ನು ಲೆಕ್ಕಹಾಕುವಾಗ ಅಂಥ ತಡೆಹಿಡಿಯಲ್ಪಟ್ಟ ಅವಧಿಯನ್ನು ಬಿಡತಕ್ಕದ್ದು.

(2) ಪ್ರಕರಣ 74ರ ಉಪಪ್ರಕರಣ (1)ರ ಅಡಿಯಲ್ಲಿ ನೀಡಲಾದ ಸೂಚನಾ ಪತ್ರವು, ತೆರಿಗೆಯನ್ನು ತಪ್ಪಿಸುವುದಕ್ಕಾಗಿ, ಮೋಸ ಅಥವಾ ಉದ್ದೇಶಪೂರ್ವಕವಾಗಿ ಯಾವುದೇ ಸಂಗತಿಗಳನ್ನು ತಪ್ಪಾಗಿ ಹೇಳುವುದು ಅಥವಾ ಬಚ್ಚಿಡಲಾಗಿದೆ ಎನ್ನುವ ಆರೋಪವನ್ನು ಯಾರಿಗೆ ಸೂಚನಾಪತ್ರವನ್ನು ನೀಡಲಾಗಿದೆಯೋ ಅವನ ವಿರುದ್ಧ ಸಾಬೀತುಪಡಿಸಲಾಗದ ಕಾರಣಗಳಿಂದ ಸಮರ್ಥನೀಯವಲ್ಲ ಎಂದು ಯಾವುದೇ ಅಪೀಲು ಪ್ರಾಧಿಕಾರ ಅಥವಾ ಅಪೀಲು ನ್ಯಾಯಾಧಿಕರಣ ಅಥವಾ ನ್ಯಾಯಾಲಯವು ತೀರ್ಮಾನಿಸಿದ್ದಲ್ಲಿ, ಯುಕ್ತ ಅಧಿಕಾರಿಯು ಅಂಥ ವ್ಯಕ್ತಿಯಿಂದ ಸಂದಾಯ ಮಾಡಬೇಕಾದ ತೆರಿಗೆಯನ್ನು, ಪ್ರಕರಣ 73ರ ಉಪಪ್ರಕರಣ (1)ರ ಅಡಿಯಲ್ಲಿ ಸೂಚನಾಪತ್ರವನ್ನು ನೀಡಲಾಗಿದೆ ಎಂದು ಪರಿಭಾವಿಸಿ ನಿರ್ಧರಿಸತಕ್ಕದ್ದು.

xxx xxx xxx

(10) ಪ್ರಕರಣ 73ರ ಉಪಪ್ರಕರಣ (10) ರಲ್ಲಿ ಉಪಬಂಧಿಸಿದಂತೆ ಮೂರು ವರ್ಷದ ಒಳಗಾಗಿ ಅಥವಾ ಪ್ರಕರಣ 74ರ ಉಪಪ್ರಕರಣ (10) ರಲ್ಲಿ ಉಪಬಂಧಿಸಿದಂತೆ ಐದು ವರ್ಷದ ಒಳಗಾಗಿ ಆದೇಶವನ್ನು ಹೊರಡಿಸದಿದ್ದಲ್ಲಿ, ನ್ಯಾಯನಿರ್ಣಯ ನಡಾವಳಿಗಳು ಮುಕ್ತಾಯವಾಗಿವೆ ಎಂದು ಪರಿಭಾವಿಸತಕ್ಕದ್ದು.

(11) ಅಪೀಲು ಪ್ರಾಧಿಕಾರ ಅಥವಾ ಅಪೀಲು ನ್ಯಾಯಾಧಿಕರಣ ಅಥವಾ ಉಚ್ಚ ನ್ಯಾಯಾಲಯವು ಒಂದು ವಿಷಯದ ಮೇಲೆ ತನ್ನ ನಿರ್ಣಯವನ್ನು ನೀಡಿದ್ದು, ಅದು ಕೆಲವು ಇತರ ನಡಾವಳಿಗಳಲ್ಲಿ ರಾಜಸ್ವದ ಹಿತಾಸಕ್ತಿಗೆ ಬಾಧಕವಾಗಿದ್ದಾಗ ಮತ್ತು ಅಪೀಲು ಪ್ರಾಧಿಕಾರ ಅಥವಾ ಅಪೀಲು ನ್ಯಾಯಾಧಿಕರಣ ಅಥವಾ ಉಚ್ಚ ನ್ಯಾಯಾಲಯದ ಅಂಥ ನಿರ್ಣಯದ ವಿರುದ್ಧ ಅಪೀಲು ನ್ಯಾಯಾಧಿಕರಣ ಅಥವಾ ಉಚ್ಚ ನ್ಯಾಯಾಲಯ ಅಥವಾ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಪೀಲು ಇತ್ಯರ್ಥದಲ್ಲಿರುವಾಗ, ಅಪೀಲು ಪ್ರಾಧಿಕಾರದ ನಿರ್ಣಯದ ದಿನಾಂಕದಿಂದ ಅಪೀಲು ನ್ಯಾಯಾಧಿಕರಣದ ನಿರ್ಣಯದ ದಿನಾಂಕದವರೆಗೆ, ಅಥವಾ ಅಪೀಲು ನ್ಯಾಯಾಧಿಕರಣದ ನಿರ್ಣಯದ ದಿನಾಂಕದಿಂದ ಉಚ್ಚ ನ್ಯಾಯಾಲಯದ ನಿರ್ಣಯದ ದಿನಾಂಕದವರೆಗೆ, ಅಥವಾ ಉಚ್ಚ ನ್ಯಾಯಾಲಯದ ನಿರ್ಣಯದ ದಿನಾಂಕದಿಂದ ಸರ್ವೋಚ್ಚ ನ್ಯಾಯಾಲಯದ ನಿರ್ಣಯದ ದಿನಾಂಕದ ನಡುವೆ ಕಳೆದ ಅವಧಿಯನ್ನು, ಸದರಿ ಪ್ರಕರಣಗಳ ಅಡಿಯಲ್ಲಿ ಕಾರಣ ಕೇಳುವ ಸೂಚನಾಪತ್ರವನ್ನು ನೀಡುವುದರ ಮೂಲಕ ನಡಾವಳಿಗಳನ್ನು ಪ್ರಾರಂಭಿಸಿದ್ದಲ್ಲಿ, ಪ್ರಕರಣ 73ರ ಉಪಪ್ರಕರಣ (10) ಅಥವಾ ಪ್ರಕರಣ 74ರ ಉಪಪ್ರಕರಣ(10) ರಲ್ಲಿ ಉಲ್ಲೇಖಿಸಲಾದ ಅವಧಿಯನ್ನು ಲೆಕ್ಕಹಾಕುವಾಗ ಬಿಡತಕ್ಕದ್ದು.

(12) ಪ್ರಕರಣ 73 ಅಥವಾ ಪ್ರಕರಣ 74ರಲ್ಲಿ ಏನೇ ಒಳಗೊಂಡಿದ್ದರೂ, ಪ್ರಕರಣ 39ರ ಅಡಿಯಲ್ಲಿ ಒದಗಿಸಿದ ಒಂದು ರಿಟರ್ನಿಗೆ ಅನುಸಾರವಾಗಿ ಸ್ವಯಂ-ನಿರ್ಧರಿತ ತೆರಿಗೆಯ ಯಾವುದೇ ಮೊತ್ತವು ಪೂರ್ಣವಾಗಿ ಅಥವಾ ಭಾಗಶಃ ಸಂದಾಯವಾಗದೆ ಉಳಿದಿದ್ದಲ್ಲಿ, ಅಥವಾ ಅಂಥ ತೆರಿಗೆಯ ಮೇಲೆ ಸಂದಾಯ ಮಾಡಬೇಕಾದ ಬಡ್ಡಿಯ ಯಾವುದೇ ಮೊತ್ತವು ಸಂದಾಯವಾಗದೆ ಉಳಿದಿದ್ದಲ್ಲಿ, ಅದನ್ನು ಪ್ರಕರಣ 79ರ ಉಪಬಂಧಗಳ ಅನುಸಾರವಾಗಿ ವಸೂಲಿ ಮಾಡತಕ್ಕದ್ದು.

ವಿವರಣೆ.- ಈ ಉಪಪ್ರಕರಣದ ಉದ್ದೇಶಗಳಿಗಾಗಿ "ಸ್ವಯಂ-ನಿರ್ಧರಿತ ತೆರಿಗೆ" ಪದಾವಳಿಯು, ಪ್ರಕರಣ 37ರ ಅಡಿಯಲ್ಲಿ ಒದಗಿಸಲಾದ ಆದರೆ ಪ್ರಕರಣ 39ರ ಅಡಿಯಲ್ಲಿ ಒದಗಿಸಿದ ರಿಟರ್ನಿನಲ್ಲಿ ಒಳಗೊಳ್ಳದೇ ಇರುವ ಹೊರಮುಖ ಪೂರೈಕೆಗಳ ವಿವರಗಳಿಗೆ ಸಂಬಂಧಿಸಿದಂತೆ ಸಂದಾಯ ಮಾಡಬೇಕಾದ ತೆರಿಗೆಯನ್ನು ಒಳಗೊಳ್ಳತಕ್ಕದ್ದು.

(13) ಪ್ರಕರಣ 73 ಅಥವಾ ಪ್ರಕರಣ 74ರ ಅಡಿಯಲ್ಲಿ ಯಾವುದಾದರೂ ದಂಡ ವಿಧಿಸಿದ್ದಲ್ಲಿ, ಈ ಅಧಿನಿಯಮದ ಯಾವುದೇ ಇತರ ಉಪಬಂಧಗಳ ಅಡಿಯಲ್ಲಿ ಅದೇ ವ್ಯಕ್ತಿಯ ಮೇಲೆ, ಅದೇ ಕೃತ್ಯ ಅಥವಾ ಲೋಪಕ್ಕಾಗಿ ದಂಡ ವಿಧಿಸತಕ್ಕದ್ದಲ್ಲ.

xxx xxx xxx

104. ಕೆಲವು ಸಂದರ್ಭಗಳಲ್ಲಿ ಪೂರ್ವಭಾವಿ ನಿರ್ಣಯಗಳು ಅನೂರ್ಜಿತಗೊಳ್ಳುವಿಕೆ.- (1) ಪ್ರಾಧಿಕಾರ ಅಥವಾ ಅಪೀಲು ಪ್ರಾಧಿಕಾರ ಅಥವಾ ರಾಷ್ಟ್ರೀಯ ಅಪೀಲು ಪ್ರಾಧಿಕಾರಕ್ಕೆ, ಪ್ರಕರಣ 98ರ ಉಪಪ್ರಕರಣ (4)ರ ಅಡಿಯಲ್ಲಿ ಅಥವಾ ಪ್ರಕರಣ 101ರ ಉಪಪ್ರಕರಣ (1)ರ ಅಡಿಯಲ್ಲಿ ಅಥವಾ ಪ್ರಕರಣ 101ಸಿ

ಉಪಪ್ರಕರಣ (1)ರ ಅಡಿಯಲ್ಲಿ ಅದರಿಂದ ಉಚ್ಚರಿಸಿದ ಯಾವುದೇ ಪೂರ್ವಭಾವಿ ನಿರ್ಣಯವನ್ನು, ಅರ್ಜಿದಾರ ಅಥವಾ ಅಪೀಲುದಾರನಿಂದ ಮೋಸ ಅಥವಾ ಮುಖ್ಯ ಸಂಗತಿಗಳ ಬಚ್ಚಿಡುವಿಕೆ ಅಥವಾ ಸಂಗತಿಗಳನ್ನು ತಪ್ಪಾಗಿ ಹೇಳುವುದರಿಂದ ಪಡೆಯಲಾಗಿದೆ ಎಂದು ಕಂಡಬಂದಲ್ಲಿ, ಅದು, ಆದೇಶದ ಮೂಲಕ, ಅಂಥ ನಿರ್ಣಯವನ್ನು ಆರಂಭದಿಂದಲೇ-ಶೂನ್ಯವಾದುದು ಎಂದು ಘೋಷಿಸಬಹುದು ಮತ್ತು ಅದಾದ ಕೂಡಲೇ, ಅರ್ಜಿದಾರನಿಗೆ ಅಥವಾ ಅಪೀಲುದಾರನಿಗೆ ಈ ಅಧಿನಿಯಮದ ಎಲ್ಲಾ ಉಪಬಂಧಗಳು ಹಾಗೂ ಇದರ ಅಡಿಯಲ್ಲಿ ಮಾಡಲಾದ ನಿಯಮಗಳು, ಅಂಥ ಪೂರ್ವಭಾವಿ ನಿರ್ಣಯವನ್ನು ಯಾವಾಗಲೂ ಮಾಡಿಯೇ ಇಲ್ಲ ಎನ್ನುವ ಹಾಗೆ ಅನ್ವಯವಾಗತಕ್ಕದ್ದು:

ಪರಂತು, ಅರ್ಜಿದಾರನಿಗೆ ಅಥವಾ ಅಪೀಲುದಾರನಿಗೆ ಒಂದು ಅಹವಾಲನ್ನು ಹೇಳಿಕೊಳ್ಳಲು ಒಂದು ಅವಕಾಶವನ್ನು ನೀಡಿದ ಹೊರತು ಈ ಪ್ರಕರಣದ ಅಡಿಯಲ್ಲಿ ಯಾವುದೇ ಆದೇಶವನ್ನು ಹೊರಡಿಸತಕ್ಕದ್ದಲ್ಲ.

ವಿವರಣೆ.- ಪ್ರಕರಣ 73ರ ಉಪಪ್ರಕರಣಗಳಾದ (2) ಮತ್ತು (10)ರಲ್ಲಿ ಅಥವಾ ಪ್ರಕರಣ 74ರ ಉಪಪ್ರಕರಣಗಳಾದ (2) ಮತ್ತು (10)ರಲ್ಲಿ ನಿರ್ದಿಷ್ಟಪಡಿಸಿದ ಅವಧಿಯನ್ನು ಲೆಕ್ಕಹಾಕುವಾಗ ಅಂಥ ಪೂರ್ವಭಾವಿ ನಿರ್ಣಯದ ದಿನಾಂಕದಿಂದ ಆರಂಭವಾಗುವ ಮತ್ತು ಈ ಉಪ ಪ್ರಕರಣದ ಅಡಿಯಲ್ಲಿನ ಆದೇಶದ ದಿನಾಂಕದೊಂದಿಗೆ ಅಂತ್ಯಗೊಳ್ಳುವ ಅವಧಿಯನ್ನು ಬಿಡತಕ್ಕದ್ದು.

(2) ಉಪಪ್ರಕರಣ (1)ರ ಅಡಿಯಲ್ಲಿ ಮಾಡಿದ ಆದೇಶದ ಒಂದು ಪ್ರತಿಯನ್ನು ಅರ್ಜಿದಾರನಿಗೆ, ಸಂಬಂಧಿತ ಅಧಿಕಾರಿಗೆ ಮತ್ತು ಕ್ಷೇತ್ರವ್ಯಾಪ್ತಿಯ ಅಧಿಕಾರಿಗೆ ಕಳುಹಿಸತಕ್ಕದ್ದು.

xxx xxx xxx

107. ಅಪೀಲು ಪ್ರಾಧಿಕಾರಕ್ಕೆ ಅಪೀಲುಗಳು.- xxx xxx xxx

(6) ಅಪೀಲುದಾರನು ಈ ಕೆಳಗಿನವುಗಳನ್ನು ಸಂದಾಯ ಮಾಡಿದ ಹೊರತು ಉಪಪ್ರಕರಣ (1)ರ ಅಡಿಯಲ್ಲಿ ಅಪೀಲನ್ನು ಸಲ್ಲಿಸುವ ಹಾಗಿಲ್ಲ,-

(ಎ) ಆಕ್ಷೇಪಿತ ಆದೇಶದಿಂದ ಉದ್ಭವಿಸಿರುವ ತೆರಿಗೆ, ಬಡ್ಡಿ, ಜುಲ್ಮಾನೆ, ಶುಲ್ಕ ಮತ್ತು ದಂಡದ ಮೊತ್ತದಲ್ಲಿ ಆತನಿಂದ ಒಪ್ಪಿಕೊಂಡಿರುವ ಅಂಥ ಭಾಗವನ್ನು ಪೂರ್ಣವಾಗಿ; ಮತ್ತು

(ಬಿ) ಅಪೀಲು ಸಲ್ಲಿಸಲಾಗಿರುವುದಕ್ಕೆ ಸಂಬಂಧಿಸಿದಂತಹ ಸದರಿ ಆದೇಶದಿಂದ ಉದ್ಭವಿಸಿರುವ ವಿವಾದದಲ್ಲಿರುವ ತೆರಿಗೆಯ ಉಳಿದ ಮೊತ್ತದ ಶೇಕಡಾ ಹತ್ತರಷ್ಟಕ್ಕೆ ಸಮನಾದ ಇಪ್ಪತ್ತೊಂದು ಕೋಟಿ ರೂಪಾಯಿಗಳ ಗರಿಷ್ಠ ಮಿತಿಗೆ ಒಳಪಟ್ಟ ಒಂದು ಮೊಬಲಗು.

ಪರಂತು, ಯಾರೇ ಅಪೀಲುದಾರನು, ದಂಡದ ಶೇಕಡಾ ಇಪ್ಪತ್ತೈದರಷ್ಟಕ್ಕೆ ಸಮನಾದ ಮೊತ್ತವನ್ನು ಸಂದಾಯಮಾಡಿದ ಹೊರತು 129ನೇ ಪ್ರಕರಣದ (3)ನೇ ಉಪಪ್ರಕರಣದ ಅಡಿಯಲ್ಲಿನ ಆದೇಶದ ವಿರುದ್ಧ ಯಾವುದೇ ಅಪೀಲನ್ನು ಸಲ್ಲಿಸತಕ್ಕದ್ದಲ್ಲ.

xxx xxx xxx

(11) ಅಪೀಲು ಪ್ರಾಧಿಕಾರವು, ಅವಶ್ಯಕವಾಗಬಹುದಾದ ಅಂಥ ಮುಂದುವರಿದ ವಿಚಾರಣೆಯನ್ನು ಮಾಡಿದ ನಂತರ, ಅದು ನ್ಯಾಯಸಮ್ಮತ ಮತ್ತು ಉಚಿತ ಎಂದು ಆಲೋಚಿಸಿದಂತೆ, ಅದರ ವಿರುದ್ಧವಾಗಿ ಅಪೀಲು ಮಾಡಲಾಗಿರುವ ನಿರ್ಣಯ ಅಥವಾ ಆದೇಶವನ್ನು ಖಾತ್ರಿಗೊಳಿಸಿ, ಮಾರ್ಪಡಿಸಿ ಅಥವಾ ರದ್ದುಗೊಳಿಸಿ ಅಂಥ ಆದೇಶವನ್ನು ಹೊರಡಿಸತಕ್ಕದ್ದು, ಆದರೆ ಸದರಿ ನಿರ್ಣಯ ಅಥವಾ ಆದೇಶವನ್ನು ಹೊರಡಿಸಿದ ನ್ಯಾಯ ನಿರ್ಣಯ ಪ್ರಾಧಿಕಾರಕ್ಕೆ ಪ್ರಕರಣವನ್ನು ಹಿಂದಕ್ಕೆ ವಹಿಸತಕ್ಕದ್ದಲ್ಲ:

ಪರಂತು ಯಾವುದೇ ಶುಲ್ಕ ಅಥವಾ ದಂಡ ಅಥವಾ ಮುಟ್ಟುಗೋಲಿನ ಬದಲಿನ ಜುಲ್ಮಾನೆಯನ್ನು ಹೆಚ್ಚಿಸುವ ಅಥವಾ ಹೆಚ್ಚಿನ ಮೌಲ್ಯದ ಸರಕುಗಳ ಮುಟ್ಟುಗೋಲು ಹಾಕುವ ಅಥವಾ ಮರುಪಾವತಿಯ ಮೊತ್ತ ಅಥವಾ ಹೂಡುವಳಿ ತೆರಿಗೆ ಜಮೆಯನ್ನು ಇಳಿಕೆ ಮಾಡುವ, ಒಂದು ಆದೇಶವನ್ನು, ಅಪೀಲುದಾರನಿಗೆ ಪ್ರಸ್ತಾವಿತ ಆದೇಶದ ವಿರುದ್ಧ ಕಾರಣಗಳನ್ನು ತೋರಿಸಲು ಯುಕ್ತವಾದ ಅವಕಾಶವನ್ನು ನೀಡಿದ ಹೊರತು ಹೊರಡಿಸತಕ್ಕದ್ದಲ್ಲ:

ಮತ್ತು ಪರಂತು ಯಾವುದೇ ತೆರಿಗೆಯನ್ನು ಸಂದಾಯ ಮಾಡಲಾಗಿಲ್ಲ ಅಥವಾ ಕಡಿಮೆ ಸಂದಾಯ ಮಾಡಲಾಗಿದೆ ಅಥವಾ ತಪ್ಪಿನಿಂದ ಮರುಪಾವತಿ ಮಾಡಲಾಗಿದೆ ಅಥವಾ ಹೂಡುವಳಿ ತೆರಿಗೆ ಜಮೆಯನ್ನು ತಪ್ಪಾಗಿ ತೆಗೆದುಕೊಳ್ಳಲಾಗಿದೆ ಅಥವಾ ಬಳಸಲಾಗಿದೆ, ಎನ್ನುವ ಅಭಿಪ್ರಾಯವನ್ನು ಅಪೀಲು ಪ್ರಾಧಿಕಾರವು ಹೊಂದಿದ್ದಲ್ಲಿ, ಅಂಥ ತೆರಿಗೆ ಅಥವಾ ಹೂಡುವಳಿ ತೆರಿಗೆ ಜಮೆಯನ್ನು ಸಂದಾಯಮಾಡಲು ಅಪೀಲುದಾರನನ್ನು

ಅಗತ್ಯಪಡಿಸುವ ಆದೇಶವನ್ನು, ಪ್ರಸ್ತಾವಿತ ಆದೇಶದ ವಿರುದ್ಧ ಕಾರಣಗಳನ್ನು ತೋರಿಸಲು ಅಪೀಲುದಾರನಿಗೆ ಸೂಚನಾಪತ್ರವನ್ನು ನೀಡಿದ ಹೊರತು ಹೊರಡಿಸತಕ್ಕದ್ದಲ್ಲ ಮತ್ತು ಪ್ರಕರಣ 73 ಅಥವಾ ಪ್ರಕರಣ 74ರ ಅಡಿಯಲ್ಲಿ ನಿರ್ದಿಷ್ಟಪಡಿಸಿರುವ ಕಾಲಮಿತಿಯ ಒಳಗಾಗಿ ಆ ಆದೇಶವನ್ನು ಹೊರಡಿಸುವುದು.

XXX XXX XXX

109. ಅಪೀಲು ನ್ಯಾಯಾಧಿಕರಣ ಮತ್ತು ಅದರ ನ್ಯಾಯಪೀಠಗಳು.- ಈ ಅಧ್ಯಾಯದ ಉಪಬಂಧಗಳಿಗೆ ಒಳಪಟ್ಟು, ಕೇಂದ್ರ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ, 2017 ರಡಿಯಲ್ಲಿ ರಚಿಸಿದ ಸರಕು ಮತ್ತು ಸೇವೆಗಳ ನ್ಯಾಯಾಧಿಕರಣವು, ಈ ಅಧಿನಿಯಮದ ಅಡಿಯಲ್ಲಿ ಅಪೀಲು ಪ್ರಾಧಿಕಾರ ಅಥವಾ ಪುನರೀಕ್ಷಣಾ ಪ್ರಾಧಿಕಾರದಿಂದ ಹೊರಡಿಸಿದ ಆದೇಶಗಳ ವಿರುದ್ಧವಾದ ಅಪೀಲುಗಳನ್ನು ಅಹವಾಲು ನಡೆಸುವುದಕ್ಕಾಗಿ ಅಪೀಲು ನ್ಯಾಯಾಧಿಕರಣವಾಗಿರತಕ್ಕದ್ದು."

XXX XXX XXX

112. ಅಪೀಲು ನ್ಯಾಯಾಧಿಕರಣಕ್ಕೆ ಅಪೀಲುಗಳು.- (1) ಈ ಅಧಿನಿಯಮ ಅಥವಾ ಕೇಂದ್ರ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮದ ಪ್ರಕರಣ 107 ಅಥವಾ ಪ್ರಕರಣ 108ರ ಅಡಿಯಲ್ಲಿ ಆತನ ವಿರುದ್ಧವಾಗಿ ಹೊರಡಿಸಲಾದ ಯಾವುದೇ ನಿರ್ಣಯ ಅಥವಾ ಆದೇಶದಿಂದ ಬಾಧಿತನಾದ ಯಾವೊಬ್ಬ ವ್ಯಕ್ತಿಯು, ಅದರ ವಿರುದ್ಧವಾಗಿ ಅಪೀಲು ಮಾಡಲು ಅಪೇಕ್ಷಿಸಿರುವ ಆದೇಶವನ್ನು ಅಪೀಲು ಮಾಡುತ್ತಿರುವ ವ್ಯಕ್ತಿಗೆ ತಿಳಿಯಪಡಿಸಿದ ದಿನಾಂಕದಿಂದ ಮೂರು ತಿಂಗಳ ಒಳಗಾಗಿ, ಅಂಥ ಆದೇಶದ ವಿರುದ್ಧವಾಗಿ ಅಪೀಲು ನ್ಯಾಯಾಧಿಕರಣಕ್ಕೆ ಅಪೀಲು ಮಾಡಬಹುದು.

(2) ಅಪೀಲು ನ್ಯಾಯಾಧಿಕರಣವು, ತನ್ನ ವಿವೇಚನೆಯ ಮೇರೆಗೆ, ಅಂಥ ಯಾವುದೇ ಅಪೀಲನ್ನು ದಾಖಲಿಸಿಕೊಳ್ಳಲು, ಅದು ಒಳಗೊಂಡಿರುವ ತೆರಿಗೆ ಅಥವಾ ಹೂಡುವಳಿ ತೆರಿಗೆ ಜಮೆಯ ಅಥವಾ ಒಳಗೊಂಡಿರುವ ತೆರಿಗೆ ಅಥವಾ ಹೂಡುವಳಿ ತೆರಿಗೆ ಜಮೆಯಲ್ಲಿನ ವ್ಯತ್ಯಾಸ ಅಥವಾ ಅಂಥ ಆದೇಶದಲ್ಲಿ ನಿರ್ದರಿಸಲಾದ ಜುಲ್ಮಾನೆಯ, ಶುಲ್ಕದ ಅಥವಾ ದಂಡದ ಮೊತ್ತವು ಐವತ್ತು ಸಾವಿರ ರೂಪಾಯಿಗಳನ್ನು ಮೀರಿದಿದ್ದಲ್ಲಿ, ನಿರಾಕರಿಸಬಹುದು.

(3) ಆಯುಕ್ತರು, ತಮ್ಮ ಸ್ವಂತ ಪ್ರೇರಣೆಯಿಂದ, ಅಥವಾ ಕೇಂದ್ರ ತೆರಿಗೆಯ ಆಯುಕ್ತರ ಕೋರಿಕೆಯ ಮೇರೆಗೆ, ಈ ಅಧಿನಿಯಮದ ಅಡಿಯಲ್ಲಿ ಅಥವಾ ಕೇಂದ್ರ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮದ ಅಡಿಯಲ್ಲಿ ಅಪೀಲು ಪ್ರಾಧಿಕಾರ ಅಥವಾ ಪುನರೀಕ್ಷಣಾ ಪ್ರಾಧಿಕಾರದಿಂದ ಹೊರಡಿಸಿರುವ ಯಾವುದೇ ನಿರ್ಣಯ ಅಥವಾ ಆದೇಶದ ಯಾವುದೇ ನಡಾವಳಿಗಳ ದಾಖಲೆಗಳನ್ನು, ಸದರಿ ನಿರ್ಣಯ ಅಥವಾ ಆದೇಶದ ಕಾನೂನು ಸಮ್ಮತತೆ ಹಾಗೂ ಔಚಿತ್ಯತೆಯನ್ನು ಸ್ವತಃ ಮನದಟ್ಟು ಮಾಡಿಕೊಳ್ಳುವ ಉದ್ದೇಶಕ್ಕಾಗಿ ಕರೆಯಬಹುದು ಮತ್ತು ಪರೀಕ್ಷಿಸಬಹುದು ಮತ್ತು ಆಯುಕ್ತರು ತಮ್ಮ ಆದೇಶದಲ್ಲಿ ನಿರ್ದಿಷ್ಟಪಡಿಸಬಹುದಾದ ಸದರಿ ನಿರ್ಣಯ ಅಥವಾ ಆದೇಶದಿಂದ ಉದ್ಭವಿಸಿರುವ ಅಂಥ ಅಂಶಗಳನ್ನು ನಿರ್ಧರಿಸುವುದಕ್ಕಾಗಿ, ಸದರಿ ನಿರ್ಣಯ ಅಥವಾ ಆದೇಶವನ್ನು ತಿಳಿಯಪಡಿಸಿದ ದಿನಾಂಕದಿಂದ ಆರು ತಿಂಗಳುಗಳ ಒಳಗಾಗಿ ಅಪೀಲು ನ್ಯಾಯಾಧಿಕರಣಕ್ಕೆ ಅರ್ಜಿ ಸಲ್ಲಿಸುವಂತೆ ತಮಗೆ ಅಧೀನನಾದ ಯಾವೊಬ್ಬ ಅಧಿಕಾರಿಯನ್ನು ಆದೇಶದ ಮೂಲಕ ನಿರ್ದೇಶಿಸಬಹುದು.

(4) ಉಪಪ್ರಕರಣದ (3)ರ ಅಡಿಯಲ್ಲಿನ ಒಂದು ಆದೇಶದ ಅನುಸರಣೆಯಲ್ಲಿ, ಪ್ರಾಧಿಕೃತ ಅಧಿಕಾರಿಯು ಅಪೀಲು ನ್ಯಾಯಾಧಿಕರಣಕ್ಕೆ ಅರ್ಜಿ ಸಲ್ಲಿಸಿದ್ದಲ್ಲಿ, ಅಂಥ ಅರ್ಜಿಯನ್ನು ಅಪೀಲು ನ್ಯಾಯಾಧಿಕರಣವು, ಪ್ರಕರಣ 107ರ ಉಪಪ್ರಕರಣ (11)ರ ಅಡಿಯಲ್ಲಿ ಅಥವಾ ಪ್ರಕರಣ 108ರ ಉಪಪ್ರಕರಣ (1)ರ ಅಡಿಯಲ್ಲಿನ ಆದೇಶದ ವಿರುದ್ಧವಾಗಿ ಅಪೀಲು ಮಾಡಲಾಗಿದೆ ಎನ್ನುವ ಹಾಗೆಯೇ ವ್ಯವಹರಿಸತಕ್ಕದ್ದು ಮತ್ತು ಅಪೀಲಿಗೆ ಸಂಬಂಧಿಸಿದ ಈ ಅಧಿನಿಯಮದ ಉಪಬಂಧಗಳು ಅಂಥ ಅರ್ಜಿಗೆ, ಅವುಗಳು ಉಪಪ್ರಕರಣ (1)ರ ಅಡಿಯಲ್ಲಿ ಸಲ್ಲಿಸಿದ ಅಪೀಲುಗಳಿಗೆ ಸಂಬಂಧಿಸಿದಂತೆ ಅನ್ವಯವಾಗುವ ರೀತಿಯಲ್ಲಿಯೇ ಅನ್ವಯಿಸತಕ್ಕದ್ದು.

(5) ಈ ಉಪಪ್ರಕರಣದ ಅಡಿಯಲ್ಲಿ ಅಪೀಲನ್ನು ಸಲ್ಲಿಸಲಾಗಿದೆ ಎನ್ನುವ ಸೂಚನಾಪತ್ರವನ್ನು ಸ್ವೀಕರಿಸಿದ ಮೇಲೆ, ಯಾರ ವಿರುದ್ಧ ಅಪೀಲನ್ನು ಸಲ್ಲಿಸಲಾಗಿದೆಯೋ ಆ ಪಕ್ಷಕಾರ, ಅಂಥ ಆದೇಶ ಅಥವಾ ಅದರ ಯಾವುದೇ ಭಾಗದ ವಿರುದ್ಧ ಅಪೀಲು ಹೋಗಿಲ್ಲದಿರಬಹುದು ಎಂಬುದು ಏನೇ ಇದ್ದರೂ, ಸೂಚನಾಪತ್ರವನ್ನು ಸ್ವೀಕರಿಸಿದ ನಲವತ್ತೈದು ದಿನಗಳ ಒಳಗಾಗಿ, ಅದರ ವಿರುದ್ಧವಾಗಿ ಅಪೀಲು ಮಾಡಲಾಗಿರುವ ಆದೇಶದ ಯಾವುದೇ ಭಾಗಕ್ಕೆ ಪ್ರತಿಯಾಗಿ, ನಿಯಮಿಸಲಾದ ವಿಧಾನದಲ್ಲಿ ಪರಿಶೀಲಿಸಲಾದ, ಎದುರು ಆಕ್ಷೇಪಣೆಗಳ ವಿವರಣ ಪತ್ರವನ್ನು ಸಲ್ಲಿಸಬಹುದು ಮತ್ತು ಅಂಥ ವಿವರಣ ಪತ್ರವನ್ನು ಅಪೀಲು ನ್ಯಾಯಾಧಿಕರಣವು,

ಉಪಪ್ರಕರಣ (1)ರಲ್ಲಿ ನಿರ್ದಿಷ್ಟಪಡಿಸಿರುವ ಸಮಯದ ಒಳಗಾಗಿ ಪ್ರಸ್ತುತಪಡಿಸಿದ ಒಂದು ಅಪೀಲು ಎನ್ನುವ ಹಾಗೆಯೇ ವಿಲೇವಾರಿ ಮಾಡತಕ್ಕದ್ದು.

(6) ಅಪೀಲು ನ್ಯಾಯಾಧಿಕರಣವು, ಆ ಅವಧಿಯೊಳಗೆ ಅದನ್ನು ಹಾಜರುಪಡಿಸಲು ಆಗದಿರುವುದಕ್ಕೆ ಸಾಕಷ್ಟು ಕಾರಣಗಳಿದ್ದವು ಎನ್ನುವುದನ್ನು ಅದು ಮನದಟ್ಟು ಮಾಡಿಕೊಂಡರೆ, ಉಪಪ್ರಕರಣ (1)ರಲ್ಲಿ ಉಲ್ಲೇಖಿಸಿದ ಅವಧಿಯು ಮುಗಿದ ನಂತರದ ಮೂರು ತಿಂಗಳ ಒಳಗಾಗಿ ಒಂದು ಅಪೀಲನ್ನು ದಾಖಲು ಮಾಡಿಕೊಳ್ಳಬಹುದು ಅಥವಾ ಉಪಪ್ರಕರಣ (5)ರಲ್ಲಿ ಉಲ್ಲೇಖಿಸಿದ ಅವಧಿಯು ಮುಗಿದ ನಂತರದ ನಲವತ್ತೈದು ದಿನಗಳ ಒಳಗಾಗಿ ಎದುರು ಆಕ್ಷೇಪಣೆಗಳ ಒಂದು ವಿವರಣ ಪತ್ರದ ಸಲ್ಲಿಕೆಯನ್ನು ಅನುಮತಿಸಬಹುದು.

(7) ಅಪೀಲು ನ್ಯಾಯಾಧಿಕರಣಕ್ಕೆ ಸಲ್ಲಿಸಲಾಗುವ ಒಂದು ಅಪೀಲು, ನಿಯಮಿಸಬಹುದಾದ ಅಂಥ ನಮೂನೆಯಲ್ಲಿರತಕ್ಕದ್ದು ಮತ್ತು ಅಂಥ ವಿಧಾನದಲ್ಲಿ ಪರಿಶೀಲಿಸತಕ್ಕದ್ದು ಮತ್ತು ಅಂಥ ಶುಲ್ಕದಿಂದ ಜೊತೆಗೂಡಿರತಕ್ಕದ್ದು.

(8) ಅಪೀಲುದಾರನು ಈ ಕೆಳಗಿನವುಗಳನ್ನು ಸಂದಾಯ ಮಾಡಿದ ಹೊರತು ಉಪಪ್ರಕರಣ (1)ರ ಅಡಿಯಲ್ಲಿ ಅಪೀಲನ್ನು ಸಲ್ಲಿಸುವ ಹಾಗಿಲ್ಲ,-

(ಎ) ಆಕ್ಷೇಪಿತ ಆದೇಶದಿಂದ ಉದ್ಭವಿಸಿರುವ ತೆರಿಗೆ, ಬಡ್ಡಿ, ಜುಲ್ಮಾನೆ, ಶುಲ್ಕ ಮತ್ತು ದಂಡದ ಮೊತ್ತದಲ್ಲಿ ಆತನಿಂದ ಒಪ್ಪಿಕೊಂಡಿರುವ ಅಂಥ ಭಾಗವನ್ನು, ಪೂರ್ಣವಾಗಿ; ಮತ್ತು

(ಬಿ) ಪ್ರಕರಣ 107ರ ಉಪಪ್ರಕರಣ (6)ರ ಅಡಿಯಲ್ಲಿ ಸಂದಾಯ ಮಾಡಿದ ಮೊತ್ತಕ್ಕೆ ಹೆಚ್ಚುವರಿಯಾಗಿ ಅಪೀಲು ಸಲ್ಲಿಸಲಾಗಿರುವುದಕ್ಕೆ ಸಂಬಂಧಿಸಿದಂತಹ ಸದರಿ ಆದೇಶದಿಂದ ಉದ್ಭವಿಸಿರುವ ವಿವಾದದಲ್ಲಿರುವ ತೆರಿಗೆಯ ಉಳಿದ ಮೊತ್ತದ ಶೇಕಡಾ ಇಪ್ಪತ್ತರಷ್ಟಕ್ಕೆ ಸಮಾನಾದ ಐವತ್ತು ಕೋಟಿ ರೂಪಾಯಿಗಳ ಗರಿಷ್ಠ ಮಿತಿಗೆ ಒಳಪಟ್ಟ ಒಂದು ಮೊಬಲಗು.

(9) ಅಪೀಲುದಾರನು ಉಪಪ್ರಕರಣ (8)ರ ಪ್ರಕಾರ ಮೊಬಲಗನ್ನು ಸಂದಾಯ ಮಾಡಿದ್ದಲ್ಲಿ, ಅಪೀಲು ವಿಲೇವಾರಿಯಾಗುವವರೆಗೂ ಬಾಕಿ ಮೊತ್ತಕ್ಕಾಗಿ ವಸೂಲಾತಿ ನಡಾವಳಿಗಳನ್ನು ತಡೆಹಿಡಿಯಲಾಗಿದೆ ಎಂದು ಪರಿಭಾವಿಸತಕ್ಕದ್ದು.

(10) ಅಪೀಲು ನ್ಯಾಯಾಧಿಕರಣದ ಮುಂದೆ,-

(ಎ) ಒಂದು ಅಪೀಲಿನಲ್ಲಿ, ತಪ್ಪುಗಳ ಸರಿಪಡಿಸುವಿಕೆಗಾಗಿ ಅಥವಾ ಯಾವುದೇ ಇತರೆ ಉದ್ದೇಶಕ್ಕಾಗಿ; ಅಥವಾ

(ಬಿ) ಒಂದು ಅಪೀಲಿನ ಅಥವಾ ಒಂದು ಅರ್ಜಿಯ ಪುನಃಸ್ಥಾಪನೆಗಾಗಿ,

-ಹಾಕಲಾದ ಪ್ರತಿಯೊಂದು ಅರ್ಜಿಯು ನಿಯಮಿಸಬಹುದಾದ ಅಂಥ ಶುಲ್ಕದಿಂದ ಜೊತೆಗೂಡಿರತಕ್ಕದ್ದು.

xxx xxx xxx

122. ಅಪರಾಧಗಳು ಮತ್ತು ದಂಡಗಳು.-

xxx xxx xxx

"(1-ಬಿ) ಯಾವುದೇ ವಿದ್ಯುನ್ಮಾನ ವಾಣಿಜ್ಯ ನಿರ್ವಾಹಕನು,-

- (i) ಅಂತಹ ಸರಬರಾಜು ಮಾಡಲು ಈ ಅಧಿನಿಯಮದ ಅಡಿಯಲ್ಲಿ ಹೊರಡಿಸಲಾದ ಅಧಿಸೂಚನೆಯ ಮೂಲಕ ನೋಂದಣಿಯನ್ನು ಪಡೆಯುವುದರಿಂದ ವಿನಾಯಿತಿ ಪಡೆದ ವ್ಯಕ್ತಿಯನ್ನು ಹೊರತುಪಡಿಸಿದಂತೆ, ಒಬ್ಬ ಅನೋಂದಾಯಿತ ವ್ಯಕ್ತಿಯಿಂದ ಸರಕುಗಳು ಅಥವಾ ಸೇವೆಗಳು ಅಥವಾ ಅವುಗಳೆರಡರ ಪೂರೈಕೆಗಳನ್ನು ತನ್ನ ಮೂಲಕ ಮಾಡಲು ಅನುಮತಿಸಿದರೆ,
- (ii) ಅಂತಹ ಅಂತರರಾಜ್ಯ ಪೂರೈಕೆಗಳನ್ನು ಮಾಡಲು ಅರ್ಹರಿಲ್ಲದ ಒಬ್ಬ ವ್ಯಕ್ತಿಯಿಂದ, ಸರಕುಗಳ ಅಥವಾ ಸೇವೆಗಳ ಅಥವಾ ಅವುಗಳೆರಡರ ಅಂತರರಾಜ್ಯ ಪೂರೈಕೆಗಳನ್ನು ತನ್ನ ಮೂಲಕ ಮಾಡಲು ಅನುಮತಿಸಿದರೆ,
- (iii) ಈ ಅಧಿನಿಯಮದ ಅಡಿಯಲ್ಲಿ ಹೊರಡಿಸಲಾದ ಅಧಿಸೂಚನೆಯ ಮೂಲಕ ನೋಂದಣಿ ಪಡೆಯುವುದರಿಂದ ವಿನಾಯಿತಿ ಪಡೆದ ವ್ಯಕ್ತಿಯಿಂದ, ಪ್ರಕರಣ 52ರ ಉಪ-ಪ್ರಕರಣ (4)ರ ಅಡಿಯಲ್ಲಿ ತನ್ನ ಮೂಲಕ ಮಾಡಿದ ಸರಕು ಸೇವಾ ತೆರಿಗೆ ಅಥವಾ ಸೇವೆಗಳ ಅಥವಾ ಅವುಗಳೆರಡರ ಹೊರಮುಖ ಪೂರೈಕೆಯ ಸರಿಯಾದ ವಿವರಗಳನ್ನು ಒಳಗೊಂಡ ಒಂದು ವಿವರ ಪತ್ರವನ್ನು ಒದಗಿಸದಿದ್ದಲ್ಲಿ,

-ಹತ್ತು ಸಾವಿರ ರೂಪಾಯಿಗಳ ಅಥವಾ ಪ್ರಕರಣ 10ರ ಅಡಿಯಲ್ಲಿ ತೆರಿಗೆ ಸಂದಾಯ ಮಾಡುವ ಒಬ್ಬ ವ್ಯಕ್ತಿಯನ್ನು ಹೊರತುಪಡಿಸಿದ ಒಬ್ಬ ನೋಂದಾಯಿತ ವ್ಯಕ್ತಿಯು ಅಂತಹ ಪೂರೈಕೆ ಮಾಡಿದಾಗ ಒಳಗೊಂಡಿರುವ ತೆರಿಗೆ ಮೊತ್ತಕ್ಕೆ ಸಮನಾದ ಮೊತ್ತ, ಇವುಗಳಲ್ಲಿ ಯಾವುದು ಹೆಚ್ಚೋ, ಆ ಮೊತ್ತದ ದಂಡವನ್ನು ಸಂದಾಯ ಮಾಡಲು ಬಾಧ್ಯನಿರತಕ್ಕದ್ದು.”.

XXX XXX XXX

127. ಕೆಲವೊಂದು ಪ್ರಕರಣಗಳಲ್ಲಿ ದಂಡವನ್ನು ವಿಧಿಸುವ ಅಧಿಕಾರ.- ಯುಕ್ತ ಅಧಿಕಾರಿಯು, ಒಬ್ಬ ವ್ಯಕ್ತಿಯು ದಂಡಕ್ಕೆ ಬಾಧ್ಯನಿದ್ದಾನೆ ಮತ್ತು ಅದು ಪ್ರಕರಣ 62 ಅಥವಾ ಪ್ರಕರಣ 63 ಅಥವಾ ಪ್ರಕರಣ 64 ಅಥವಾ ಪ್ರಕರಣ 73 ಅಥವಾ ಪ್ರಕರಣ 74 ಅಥವಾ ಪ್ರಕರಣ 129 ಅಥವಾ ಪ್ರಕರಣ 130ರ ಅಡಿಯಲ್ಲಿನ ಯಾವುದೇ ನಡಾವಳಿಗಳ ಅಡಿಯಲ್ಲಿ ವ್ಯಾಪ್ತವಾಗಿರದಿದ್ದಲ್ಲಿ, ಅವನು ಅಂಥ ವ್ಯಕ್ತಿಗೆ ತನ್ನ ಅಹವಾಲುಗಳನ್ನು ಹೇಳಿಕೊಳ್ಳಲು ಒಂದು ಅವಕಾಶವನ್ನು ನೀಡಿದ ನಂತರ ಅಂಥ ದಂಡವನ್ನು ವಿಧಿಸುವ ಆದೇಶವನ್ನು ನೀಡಬಹುದು.

XXX XXX XXX

171. ಲಾಭಬಡಕತನ ನಿರೋಧಕ ಕ್ರಮ.- XXX XXX XXX

(2) ಕೇಂದ್ರ ಸರ್ಕಾರವು, ಪರಿಷತ್ತಿನ ಶಿಫಾರಸ್ಸುಗಳ ಅನ್ವಯ, ಅಧಿಸೂಚನೆಯ ಮೂಲಕ, ಯಾವುದೇ ನೋಂದಾಯಿತ ವ್ಯಕ್ತಿಯಿಂದ ತೆಗೆದುಕೊಂಡ ಹೂಡುವಳಿ ತೆರಿಗೆ ಜಮೆಯು ಅಥವಾ ತೆರಿಗೆ ದರದಲ್ಲಿನ ಇಳಿಕೆಯ ಪ್ರಯುಕ್ತ ಬೆಲೆಯಲ್ಲಾದ ಇಳಿಕೆಗೆ ಅನುಗುಣವಾಗಿ ಆತನಿಂದ ಪೂರೈಕೆ ಮಾಡಿದ ಸರಕು ಅಥವಾ ಸೇವೆಗಳ ಅಥವಾ ಅವುಗಳೆರಡರ ಬೆಲೆಯಲ್ಲಿ ವಾಸ್ತವಿಕವಾಗಿ ಇಳಿಕೆಯಾಗಿದೆಯೇ ಎನ್ನುವುದನ್ನು ಪರಿಶೀಲಿಸಲು ಒಂದು ಪ್ರಾಧಿಕಾರವನ್ನು ರಚಿಸಬಹುದು ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಅಡಿಯಲ್ಲಿ ರಚಿತವಾದ ಅಸ್ತಿತ್ವದಲ್ಲಿರುವ ಪ್ರಾಧಿಕಾರಕ್ಕೆ ಅಧಿಕಾರ ನೀಡಬಹುದು.

XXX XXX XXX

ಅನುಸೂಚಿ-III

[ಪ್ರಕರಣ 7ನ್ನು ನೋಡಿ]

ಸರಕುಗಳ ಪೂರೈಕೆಯೂ ಅಲ್ಲ ಅಥವಾ ಸೇವೆಗಳ ಪೂರೈಕೆಯೂ ಅಲ್ಲ ಎಂದು ಪರಿಗಣಿಸಬೇಕಾದ ಚಟುವಟಿಕೆಗಳು ಅಥವಾ ವ್ಯವಹಾರಗಳು

XXX XXX XXX

8. (ಎ) ದೇಶೀಯ ಬಳಕೆಗಾಗಿ ತೀರುವೆಯಾಗುವುದಕ್ಕೆ ಮುಂಚಿತವಾಗಿ, ಯಾವುದೇ ವ್ಯಕ್ತಿಗೆ ಉಗ್ರಾಣಿತ ಸರಕುಗಳ ಪೂರೈಕೆ;

(ಬಿ) ಭಾರತದ ಹೊರಗಿನ ಮೂಲಬಂದರಿನಿಂದ ಸರಕುಗಳು ರವಾನೆಯಾದ ನಂತರ, ಆದರೆ ದೇಶೀಯ ಬಳಕೆಗಾಗಿ ತೀರುವೆಯಾಗುವುದಕ್ಕೆ ಮುಂಚಿತವಾಗಿ, ಸರಕುಗಳ ಸ್ವಾಮ್ಯದ ದಸ್ತಾವೇಜುಗಳ ಹಿಂಬರಹದ ಮೂಲಕ ರವಾನೆದಾರನಿಂದ ಯಾವುದೇ ಇತರ ವ್ಯಕ್ತಿಗೆ ಸರಕುಗಳ ಪೂರೈಕೆ.

ವಿವರಣೆ 1.-ಖಂಡಿಕೆ 2ರ ಉದ್ದೇಶಗಳಿಗಾಗಿ, “ನ್ಯಾಯಾಲಯ” ಎನ್ನುವ ಪದ ಜಿಲ್ಲಾ ನ್ಯಾಯಾಲಯ, ಉಚ್ಚ ನ್ಯಾಯಾಲಯ ಮತ್ತು ಸರ್ವೋಚ್ಚ ನ್ಯಾಯಾಲಯವನ್ನು ಒಳಗೊಳ್ಳುವುದು.

ವಿವರಣೆ 2.- ಖಂಡಿಕೆ 8ರ ಉದ್ದೇಶಗಳಿಗಾಗಿ, “ಉಗ್ರಾಣಿತ ಸರಕುಗಳು” ಎಂಬ ಪದಾವಳಿಯು ಸೀಮಾಸುಂಕಗಳ ಅಧಿನಿಯಮ, 1962ರಲ್ಲಿ (1962ರ ಕೇಂದ್ರ ಅಧಿನಿಯಮ 52) ಇದಕ್ಕೆ ನೀಡಲಾಗಿರುವ ಅರ್ಥವನ್ನೇ ಹೊಂದಿರತಕ್ಕದ್ದು.

KARNATAKA LEGISLATIVE ASSEMBLY

SIXTEENTH LEGISLATIVE ASSEMBLY

FIFTH SESSION

**THE KARNATAKA GOODS AND SERVICES TAX (SECOND AMENDMENT) BILL 2024
(LA Bill No. 49 of 2024)**

A Bill further to amend the Karnataka Goods and Services Tax Act, 2017 (Karnataka Act 27 of 2017).

Whereas it is expedient further to amend the Karnataka Goods and Services Tax Act, 2017 (Karnataka Act 27 of 2017) for the purposes hereinafter appearing;

Be it enacted by the Karnataka State Legislature in the seventy fifth year of the Republic of India as follows:-

1. Short title and commencement.- (1) This Act may be called the Karnataka Goods and Services Tax (Second Amendment) Act, 2024.

(2) Section 1 shall be deemed to have come into force with effect from 13th day of November, 2024.

(3) Save as otherwise provided, remaining sections shall come into force on such date, with prospective or retrospective effect, as the Government may, by notification in the Official Gazette, appoint:

Provided that, different dates may be appointed for different provisions of this Act and any reference in any such provision to the commencement of this Act shall be construed as a reference to the coming into force of that provision.

2. Amendment of section 9.- In the Karnataka Goods and Services Tax Act, 2017 (Karnataka Act 27 of 2017)(hereinafter referred to as the principal Act), in section 9, in sub-section (1), after the words “alcoholic liquor for human consumption”, the words “and un-denatured extra neutral alcohol or rectified spirit used for manufacture of alcoholic liquor, for human consumption”, shall be inserted.

3. Amendment of section 10.- In section 10 of the principal Act, in sub-section (5), after the words and figures “section 73 or section 74”, the words, figures and letter “or section 74A”, shall be inserted.

4. Insertion of new section 11A.- After section 11 of the principal Act, the following new section shall be inserted, namely:-

“11A. Power not to recover Goods and Services Tax not levied or short-levied as a result of general practice.- Notwithstanding anything contained in this Act, if the Government is satisfied that,-

(a) a practice was, or is, generally prevalent regarding levy of State tax (including non-levy thereof) on any supply of goods or services or both; and

(b) such supplies were, or are, liable to,—

(i) state tax, in cases where according to the said practice, State tax was not, or is not being, levied, or

(ii) a higher amount of Statetax than what was, or is being, levied, in accordance with the said practice,

—the Government may, on the recommendation of the Council, by notification in the Official Gazette, direct that the whole of the State tax payable on such supplies, or, as the case may be, the State tax in excess of that payable on such supplies, but for the said practice, shall not be required to be paid in respect of the supplies on which the State tax was not, or is not being levied, or was, or is being, short-levied, in accordance with the said practice.”.

5. Amendment of section 13.- In section 13 of the Principal Act, in sub-section (3),—

(i) in clause (b), for the words “by the supplier:”, the words “by the supplier, in cases where invoice is required to be issued by the supplier; or” ,shall be substituted;

(ii) after clause (b), the following clause shall be inserted, namely:—

“(c) the date of issue of invoice by the recipient, in cases where invoice is to be issued by the recipient:”;

(iii) in the first proviso, after the words, brackets and letter “or clause (b)”, the words, brackets and letter “or clause (c)”, shall be inserted.

6. Amendment of section 16.- In section 16 of the principal Act, after sub-section (4), the following sub-sections shall be insertedwith effect from the 1st day of July, 2017, namely:—

“(5) Notwithstanding anything contained in sub-section (4), in respect of an invoice or debit note for supply of goods or services or both pertaining to the Financial Years 2017-18, 2018-19, 2019-20 and 2020-21, the registered person shall be entitled to take input tax credit in any return under section 39 which is filed upto the thirtieth day of November, 2021.

(6) Where registration of a registered person is cancelled under section 29 and subsequently the cancellation of registration is revoked by any order, either under section 30 or pursuant to any order made by the Appellate Authority or the Appellate Tribunal or court and where availment of input tax credit in respect of an invoice or debit note was not restricted under sub-section (4), on the date of order of cancellation of registration, the said person shall be entitled to take the input tax credit in respect of such invoice or debit note for supply of goods or services or both, in a return under section 39,—

(i) filed upto thirtieth day of November following the financial year to which such invoice or debit note pertains or furnishing of the relevant annual return, whichever is earlier; or

(ii) for the period from the date of cancellation of registration or the effective date of cancellation of registration, as the case may be, till the date of order of revocation of cancellation of registration, where such return is filed within thirty days from the date of order of revocation of cancellation of registration, whichever is later.”

7. Amendment of section 17.- In section 17 of the Principal Act, in sub-section (5), in clause (i), for the words and figures “sections 74, 129 and 130”, the words and figures “section 74 in respect of any period upto Financial Year 2023-24”, shall be substituted.

8. Amendment of section 21.- In section 21 of the Principal Act, after the words and figures “section 73 or section 74”, the words, figures and letter “or section 74A”, shall be inserted.

9. Amendment of section 30.- In section 30 of the Principal Act, in sub-section (2), after the proviso, the following proviso shall be inserted, namely:-

“Provided further that, such revocation of cancellation of registration shall be subject to such conditions and restrictions, as may be prescribed.”.

10. Amendment of section 31.- In section 31 of the principal Act,-

(a) in sub-section (3), in clause (f), after the words and figure “of section 9 shall”, the words “within the period as may be prescribed,” shall be inserted;

(b) after clause (g), the following Explanation shall be inserted, namely:-

“Explanation.-For the purposes of clause (f), the expression “supplier who is not registered” shall include the supplier who is registered solely for the purpose of deduction of tax under section 51.”

11. Amendment of section 35.- In section 35 of the Principal Act, in sub-section (6), after the words and figures “section 73 or section 74”, the words, figures and letter “or section 74A”, shall be inserted.

12. Amendment of section 39.- In section 39 of the Principal Act, for sub-section (3), the following sub-section shall be substituted, namely:-

“(3) Every registered person required to deduct tax at source under section 51 shall electronically furnish a return for every calendar month of the deductions made during the month in such form and manner and within such time as may be prescribed:

Provided that, the said registered person shall furnish a return for every calendar month whether or not any deductions have been made during the said month.”.

13. Amendment of section 49.- In section 49 of the Principal Act, in sub-section (8), in clause (c), after the words and figures “section 73 or section 74”, the words, figures and letter “or section 74A”, shall be inserted.

14. Amendment of section 50.- In section 50 of the Principal Act, in sub-section (1), in the proviso, after the words and figures “section 73 or section 74”, the words, figures and letter “or section 74A”, shall be inserted.

15. Amendment of section 51.- In section 51 of the Principal Act, in sub-section (7), after the words and figures “section 73 or section 74”, the words, figures and letter “or section 74A”, shall be inserted.

16. Amendment of section 54.- In section 54 of the Principal Act,-
 (a) in sub-section (3), the second proviso shall be omitted;
 (b) after sub-section (14) and before the Explanation, the following sub-section shall be inserted, namely:-

“(15) Notwithstanding anything contained in this section, no refund of unutilised input tax credit on account of zero rated supply of goods or of integrated tax paid on account of zero rated supply of goods shall be allowed where such zero rated supply of goods is subjected to export duty.”.

17. Amendment of section 61.-In section 61 of the Principal Act,in sub-section (3), after the words and figures “section 73 or section 74”, the words, figures and letter “or section 74A”, shall be inserted.

18. Amendment of section 62.-In section 62 of the Principal Act,in sub-section (1), after the words and figures “section 73 or section 74”, the words, figures and letter “or section 74A”, shall be inserted.

19. Amendment of section 63.-In section 63 of the Principal Act,after the words and figures “section 73 or section 74”, the words, figures and letter “or section 74A”, shall be inserted.

20. Amendment of section 64.-In section 64 of the Principal Act, in sub-section (2), after the words and figures “section 73 or section 74”, the words, figures and letter “or section 74A”, shall be inserted.

21. Amendment of section 65.-In section 65 of the Principal Act, in sub-section (7), after the words and figures “section 73 or section 74”, the words, figures and letter “or section 74A”, shall be inserted.

22. Amendment of section 66.-In section 66 of the Principal Act,in sub-section (6), after the words and figures “section 73 or section 74”, the words, figures and letter “or section 74A”, shall be inserted.

23. Amendment of section 70.-In section 70 of the Principal Act, after sub-section (1), the following sub-section shall be inserted, namely:-

“(1A) All persons summoned under sub-section (1), shall be bound to attend, either in person or by an authorised representative, as such officer may direct, and the person so appearing shall state the truth during examination or make statements or produce such documents and other things as may be required.”.

24. Amendment of section 73.-In section 73 of the Principal Act,-
 (i) in the heading, after the words “Determination of tax”, the words and figures “pertaining to the period up to Financial Year 2023-24”, shall be inserted;

(ii) after sub-section (11), the following sub-section shall be inserted, namely:—

“(12) The provisions of this section shall be applicable for determination of tax pertaining to the period upto Financial Year 2023-24.”.

25. Amendment of section 74.—In section 74 of the Principal Act,—

(i) in the heading, after the words “Determination of tax”, the words and figures “pertaining to the period up to Financial Year 2023-24”, shall be inserted;

(ii) after sub-section (11) and before Explanation 1, the following sub-section shall be inserted, namely:—

“(12) The provisions of this section shall be applicable for determination of tax pertaining to the period upto Financial Year 2023-24.”;

(iii) the Explanation 2 shall be omitted.

26. Insertion of new section 74A.—After section 74 of the Principal Act, the following section shall be inserted, namely:—

“74A.Determination of tax not paid or short paid or erroneously refunded or input tax credit wrongly availed or utilised for any reason pertaining to Financial Year 2024-25 onwards.—(1) Where it appears to the proper officer that any tax has not been paid or short paid or erroneously refunded, or where input tax credit has been wrongly availed or utilised, he shall serve notice on the person chargeable with tax which has not been so paid or which has been so short paid or to whom the refund has erroneously been made, or who has wrongly availed or utilised input tax credit, requiring him to show cause as to why he should not pay the amount specified in the notice along with interest payable thereon under section 50 and a penalty leviable under the provisions of this Act or the rules made thereunder:

Provided that, no notice shall be issued, if the tax which has not been paid or short paid or erroneously refunded or where input tax credit has been wrongly availed or utilised in a financial year is less than one thousand rupees.

(2) The proper officer shall issue the notice under sub section (1), within forty-two months from the due date for furnishing of annual return for the financial year to which the tax not paid or short paid or input tax credit wrongly availed or utilised relates to or within forty-two months from the date of erroneous refund.

(3) Where a notice has been issued for any period under sub-section (1), the proper officer may serve a statement, containing the details of tax not paid or short paid or erroneously refunded or input tax credit wrongly availed or utilised for such periods other than those covered under sub section (1), on the person chargeable with tax.

(4) The service of such statement shall be deemed to be service of notice on such person under sub-section (1), subject to the condition that the grounds relied upon for such tax periods other than those covered under sub-section (1) are the same as are mentioned in the earlier notice.

(5) The penalty in case where any tax which has not been paid or short paid or erroneously refunded, or where input tax credit has been wrongly availed or utilised,-

(i) for any reason, other than the reason of fraud or any wilful-misstatement or suppression of facts to evade tax, shall be equivalent to ten percent of tax due from such person or ten thousand rupees, whichever is higher;

(ii) for the reason of fraud or any wilful-misstatement or suppression of facts to evade tax shall be equivalent to the tax due from such person.

(6) The proper officer shall, after considering the representation, if any, made by the person chargeable with tax, determine the amount of tax, interest and penalty due from such person and issue an order.

(7) The proper officer shall issue the order under sub section (6) within twelve months from the date of issuance of notice specified in sub-section (2):

Provided that, where the proper officer is not able to issue the order within the specified period, the Commissioner, or an officer authorised by the Commissioner senior in rank to the proper officer but not below the rank of Joint Commissioner of State Tax, may, having regard to the reasons for delay in issuance of the order under sub-section (6), to be recorded in writing, before the expiry of the specified period, extend the said period further by a maximum of six months.

(8) The person chargeable with tax where any tax has not been paid or short paid or erroneously refunded, or where input tax credit has been wrongly availed or utilised for any reason, other than the reason of fraud or any wilful misstatement or suppression of facts to evade tax, may, -

(i) before service of notice under sub-section (1), pay the amount of tax along with interest payable under section 50 of such tax on the basis of his own ascertainment of such tax or the tax as ascertained by the proper officer and inform the proper officer in writing of such payment, and the proper officer, on receipt of such information shall not serve any notice under sub-section (1) or the statement under sub-section (3), as the case may be, in respect of the tax so paid or any penalty payable under the provisions of this Act or the rules made thereunder;

(ii) pay the said tax along with interest payable under section 50 within sixty days of issue of show cause notice, and on doing so, no penalty shall be payable and all proceedings in respect of the said notice shall be deemed to be concluded.

(9) The person chargeable with tax, where any tax has not been paid or short paid or erroneously refunded or where input tax credit has been wrongly availed or utilised by reason of fraud, or any willful-misstatement or suppression of facts to evade tax, may,-

(i) Before service of notice under sub-section (1), pay the amount of tax along with interest payable under section 50 and a penalty equivalent to fifteen

percent of such tax on the basis of his own ascertainment of such tax or the tax as ascertained by the proper officer and inform the proper officer in writing of such payment, and the proper officer, on receipt of such information, shall not serve any notice under sub-section (1), in respect of the tax so paid or any penalty payable under the provisions of this Act or the rules made thereunder;

(ii) pay the said tax along with interest payable under section 50 and a penalty equivalent to twenty-five percent of such tax within sixty days of issue of the notice, and on doing so, all proceedings in respect of the said notice shall be deemed to be concluded;

(iii) pay the tax along with interest payable thereon under section 50 and a penalty equivalent to fifty percent of such tax within sixty days of communication of the order, and on doing so, all proceedings in respect of the said notice shall be deemed to be concluded.

(10) Where the proper officer is of the opinion that the amount paid under clause (i) of sub-section (8) or clause (i) of sub-section (9) falls short of the amount actually payable, he shall proceed to issue the notice as provided for in sub section (1), in respect of such amount which falls short of the amount actually payable.

(11) Notwithstanding anything contained in clause (i) or clause (ii) of sub-section (8), penalty under clause (i) of sub-section (5), shall be payable where any amount of self assessed tax or any amount collected as tax has not been paid within a period of thirty days from the due date of payment of such tax.

(12) The provisions of this section shall be applicable for determination of tax pertaining to the Financial Year 2024-25 onwards.

Explanation 1.— For the purposes of this section,—

(i) the expression “all proceedings in respect of the said notice”, shall not include proceedings under section 132;

(ii) where the notice under the same proceedings is issued to the main person liable to pay tax and some other persons, and such proceedings against the main person have been concluded under this section, the proceedings against all the persons liable to pay penalty under sections 122 and 125 are deemed to be concluded.

Explanation 2.— For the purposes of this Act, the expression “suppression” shall mean non-declaration of facts or information which a taxable person is required to declare in the return, statement, report or any other document furnished under this Act or the rules madethereunder, or failure to furnish any information on being asked for, in writing, by the proper officer.

27. Amendment of section 75.- In section 75 of the Principal Act,-

(a) in sub-section (1), after the word and figures “section 74”, the words, brackets, figures and letter “or sub-sections (2) and (7) of section 74A”, shall be inserted;

(b) after sub-section (2), the following sub-section shall be inserted, namely:-

“(2A) Where any Appellate Authority or Appellate Tribunal or court concludes that the penalty under clause (ii) of sub-section (5) of section 74A is not sustainable for the

reason that the charges of fraud or any wilful misstatement or suppression of facts to evade tax has not been established against the person to whom the notice was issued, the penalty shall be payable by such person, under clause (i) of sub-section (5) of section 74A.”;

(c) for sub-section (10), the following sub-section shall be substituted, namely:-

“(10) The adjudication proceedings shall be deemed to be concluded, if the order is not issued within the period specified in sub-section (10) of section 73 or in sub-section (10) of section 74 or in sub-section (7) of section 74A.”;

(d) in sub-section (11), after the word and figures “section 74”, the words, brackets, figures and letter “or sub-section (7) of section 74A”, shall be inserted;

(e) in sub-section (12), after the words and figures “section 73 or section 74”, the words, figures and letter “or section 74 A”, shall be inserted;

(f) in sub-section (13), after the words and figures “section 73 or section 74”, the words, figures and letter “or section 74 A”, shall be inserted.

28. Amendment of section 104.- In section 104 of the Principal Act, in sub-section (1) in the explanation after the word and figures “section 74” the words, brackets, figures and letters “or sub-sections (2) and (7) of section 74A” shall be inserted.

29. Amendment of section 107.- In section 107 of the Principal Act,-

(a) in sub-section (6), in clause (b), for the word “twenty five”, the word “twenty”, shall be substituted;

(b) in sub-section (11), in the second proviso, after the words and figures “section 73 or section 74”, the words, figures and letter “or section 74 A”, shall be inserted.

30. Amendment of section 109.- In section 109 of the Principal Act, in sub-section (1), after the words “ Revisional Authority”, the words “, or for conducting an examination or adjudicating the cases referred to in sub-section (2) of section 171 if so notified under the said section”, shall be inserted;

31. Amendment of section 112.- In section 112 of the Principal Act,-

(a) in sub section (1), after the words “from the date on which the order sought to be appealed against is communicated to the person preferring the appeal”, the words “; or the date, as may be notified by the Government, on the recommendations of the Council, for filing appeal before the Appellate Tribunal under this Act, whichever is later.”, shall be inserted, with effect from the 1st day of August, 2024.;

(b) in sub section (3), after the words “from the date on which the said order has been passed”, the words “; or the date, as may be notified by the Government, on the recommendations of the Council, for the purpose of filing application before the Appellate Tribunal under this Act, whichever is later,” shall be inserted with effect from the 1st day of August, 2024.;

(c) in sub-section (6), after the words, brackets and figure “after the expiry of the period referred to in sub-section (1)”, the words, brackets and figure “or permit the filing of an application within three months after the expiry of the period referred to in sub-section (3)”, shall be inserted;

(d) in sub-section (8), in clause (b),-

(i) for the words “twenty percent”, the words “ten percent”, shall be substituted; and

(ii) for the words “fifty crore rupees” the words “twenty crore rupees” shall be substituted.

32. Amendment of section 122.- In section 122 of the Principal Act, in sub-section (1B), for the words “Any electronic commerce operator who-”, the words and figures “Any electronic commerce operator, who is liable to collect tax at source under section 52,-” shall be substituted with effect from 1st day of October 2023.

33. Amendment of section 127.- In section 127 of the Principal Act, after the words and figures “section 73 or section 74”, the words figures and letter “or section 74A”, shall be inserted.

34. Insertion of new section 128A.-After section 128 of Principal Act, the following section shall be inserted, namely:-

“128A. Waiver of interest or penalty or both relating to demands raised under section 73, for certain tax periods.-(1) Notwithstanding anything to the contrary contained in this Act, where any amount of tax is payable by a person chargeable with tax in accordance with,-

(a) a notice issued under sub-section (1) of section 73 or a statement issued under sub-section (3) of section 73, and where no order under sub-section (9) of section 73 has been issued; or

(b) an order passed under sub-section (9) of section 73, and where no order under sub-section (11) of section 107 or sub-section (1) of section 108 has been passed; or

(c) an order passed under sub-section (11) of section 107 or sub-section (1) of section 108, and where no order under sub-section (1) of section 113 has been passed, pertaining to the period from 1st July, 2017 to 31st March, 2020, or a part thereof, and the said person pays the full amount of tax payable as per the notice or statement or the order referred to in clause (a), clause (b) or clause (c), as the case may be, on or before the date, as may be notified by the Government on the recommendations of the Council, no interest under section 50 and penalty under this Act, shall be payable and all the proceedings in respect of the said notice or order or statement, as the case may be, shall be deemed to be concluded, subject to such conditions as may be prescribed:

Provided that, where a notice has been issued under sub section (1) of section 74, and an order is passed or required to be passed by the proper officer in pursuance of the direction of the Appellate Authority or Appellate Tribunal or a court in accordance with the provisions of sub-section (2) of section 75, the said notice or order shall be considered to be a notice or order, as the case may be, referred to in clause (a) or clause (b) of this sub-section:

Provided further that, the conclusion of the proceedings under this sub-section, in cases where an application is filed under sub-section (3) of section 107 or under sub-section (3) of section 112 or an appeal is filed by an officer of State tax under sub-section (1) of section 117 or under sub-section (1) of section 118 or where any proceedings are initiated under sub-section (1) of section 108, against an order referred to in clause (b) or clause (c) or against the directions of the Appellate Authority or the Appellate Tribunal or the court referred to in the first proviso, shall be subject to the condition that the said person pays the additional

amount of tax payable, if any, in accordance with the order of the Appellate Authority or the Appellate Tribunal or the court or the Revisional Authority, as the case may be, within three months from the date of the said order:

Provided also that, where such interest and penalty has already been paid, no refund of the same shall be available.

(2) Nothing contained in sub-section (1), shall be applicable in respect of any amount payable by the person on account of erroneous refund.

(3) Nothing contained in sub-section (1), shall be applicable in respect of cases where an appeal or writ petition filed by the said person is pending before Appellate Authority or Appellate Tribunal or a court, as the case may be, and has not been withdrawn by the said person on or before the date notified under sub-section (1).

(4) Notwithstanding anything contained in this Act, where any amount specified under sub-section (1), has been paid and the proceedings are deemed to be concluded under the said sub-section, no appeal under sub-section (1) of section 107 or sub-section (1) of section 112 shall lie against an order referred to in clause (b) or clause (c) of sub-section (1), as the case may be.”

35. Amendment of section 171.- In section 171 of the Principal Act.-

(a) after sub-section (2), the following proviso and Explanation shall be inserted, namely: –

“Provided that, the Government may by notification, on the recommendations of the Council, specify the date from which the said Authority shall not accept any request for examination as to whether input tax credits availed by any registered person or the reduction in the tax rate have actually resulted in a commensurate reduction in the price of the goods or services or both supplied by him.

Explanation.-For the purposes of this sub-section, “request for examination” shall mean the written application filed by an applicant requesting for examination as to whether input tax credits availed by any registered person or the reduction in the tax rate have actually resulted in a commensurate reduction in the price of the goods or services or both supplied by him.”;

(b) in sub-section (3A), the existing Explanation shall be numbered as “Explanation-1”, after Explanation-1 as so numbered, the following Explanation shall be inserted, namely: —

“Explanation 2.-For the purposes of this section, the expression “Authority” shall include the “Appellate Tribunal”.”

36. Amendment to Schedule III.- In Schedule III to the Principal Act, after paragraph 8 and before Explanation 1, the following paragraphs shall be inserted, namely:-

“9. Activity of apportionment of co-insurance premium by the lead insurer to the co-insurer for the insurance services jointly supplied by the lead insurer and the co-insurer to the insured in coinsurance agreements, subject to the condition that the lead insurer pays the Central tax, the State tax, the Union territory tax and the integrated tax on the entire amount of premium paid by the insured.

10. Services by insurer to the reinsurer for which ceding commission or the reinsurance commission is deducted from reinsurance premium paid by the insurer to the reinsurer, subject to the condition that the Central tax, the State tax, the

Union territory tax and the integrated tax is paid by the reinsurer on the gross reinsurance premium payable by the insurer to the reinsurer, inclusive of the said ceding commission or the reinsurance commission.”.

37. No refund of tax paid or input tax credit reversed.- No refund shall be made of all the tax paid or the input tax credit reversed, which would not have been so paid or not reversed had section 6 been in force at all material times.

38. Repeal and savings.- (1) The Karnataka Goods and Services Tax (Amendment) Ordinance, 2024 (Karnataka Ordinance No. 02 of 2024) is hereby repealed.

(2) Notwithstanding such repeal anything done or any action taken under the Principal Act, as amended by the said Ordinance, shall be deemed to have been done or taken under the Principal Act, as amended by this Act.

STATEMENT OF OBJECTS AND REASONS

The Karnataka Goods and Services Tax Act, 2017 was enacted to make a provision for levy and collection of tax on intra-State supply of goods or services or both by the Government of Karnataka.

As per the recommendation of the GST Council, the Central Government has already amended the Central Goods and Services Tax Act, 2017 (Central Act 12 of 2017) by Finance Act (No.2) 2024 (Central Act 15 of 2024) and the same has been published in the Gazette of India dated: 16th August, 2024, after the assent of the Hon’ble President of India. The Government of India vide Notification No.17/2024- Central Tax Dated: 27.09.2024 has given the commencement date for the different provisions of the said Act.

Whereas, parallelly there is a requirement to bring similar amendments to Karnataka Goods and Services Tax Act, 2017 to bring a uniform taxation system.

Whereas, new tax regime had faced certain difficulties. In order to overcome the difficulties, it is proposed to amend the Karnataka Goods and Services Tax Act, 2017 (Karnataka Act No. 27 of 2017).

As the matter was urgent and both Houses of the State Legislature were not in session, The Karnataka Goods and Services Tax (Amendment) Ordinance, 2024 (Karnataka Ordinance No. 02 of 2024) was promulgated to achieve the above object.

This Bill seeks to replace the said Ordinance.

Hence, the Bill.

FINANCIAL MEMORANDUM

There is no extra expenditure involved in the proposed Legislative measure.

MEMORANDUM REGARDING DELEGATED LEGISLATION

Clause 9	proviso to sub-section (2) of section 30 sought to be inserted by this clause empowers the State Government to prescribe the conditions and restrictions for revocation of cancellation of registration.
Clause 10	sub-clause (a) empowers to the State Government to prescribe the time limit for paying of tax under section 9.
Clause 12	sub-section (3) of section 39 sought to be substituted by this clause empowers the State Government to prescribe the form, manner and time for deduction of tax at source.
Clause 34	section 128A sought to be inserted clause (1) of sub-section (1) empowers the State Government to prescribe the conditions regarding conclusion for notice or order or statement issued under this Act.

The proposed delegation of Legislative power is normal in character.

EXPLANATORY STATEMENT AS REQUIRED BY SUB-RULE (1) OF RULE 80 OF THE RULES OF PROCEDURE AND CONDUCT OF BUSINESS IN THE KARNATAKA LEGISLATIVE ASSEMBLY.

The Karnataka Goods and Services Tax Act, 2017 was enacted to make a provision for levy and collection of tax on intra-State supply of goods or services or both by the Government of Karnataka.

As per the recommendation of the GST Council, the Central Government has already amended the Central Goods and Services Tax Act, 2017 (Central Act 12 of 2017) by Finance Act (No.2) 2024 (Central Act 15 of 2024) and the same has been published in the Gazette of India dated: 16th August, 2024, after the assent of the Hon'ble President. The Government of India vide Notification No.17/2024-Central Tax Dated: 27.09.2024 has given the commencement date for the different provisions of the said Act.

Whereas, parallelly there is a requirement to bring similar amendments to Karnataka Goods and Services Tax Act, 2017 to bring a uniform taxation system.

Whereas, new tax regime had faced certain difficulties. In order to overcome the difficulties, it is proposed to amend the Karnataka Goods and Services Tax Act, 2017 (Karnataka Act No. 27 of 2017).

As the matter was urgent and both Houses of the State Legislature were not in session, The Karnataka Goods and Services Tax (Amendment) Ordinance, 2024 (Karnataka Ordinance No. 02 of 2024) was promulgated to achieve the above object.

SIDDARAMAIAH

Chief Minister

M.K. VISHALAKSHI

Secretary

Karnataka Legislative Assembly

**THE EXTRACT FROM THE KARNATAKA GOODS AND SERVICES TAX ACT,
2017 (KARNATAKA ACT NO. 27 OF 2017)**

XXX XXX XXX

9. Levy and collection.- (1) Subject to the provisions of sub-section (2), there shall be levied a tax called the Karnataka Goods and Services Tax on all intra-State supplies of goods or services or both, except on the supply of alcoholic liquor for human consumption, on the value determined under section 15 and at such rates, not exceeding twenty per cent., as may be notified by the Government on the recommendations of the Council and collected in such manner as may be prescribed and shall be paid by the taxable person.

XXX XXX XXX

10. Composition levy.- XXX XXX XXX

(5) If the proper officer has reasons to believe that a taxable person has paid tax under sub-section (1) 3 or sub-section (2A), as the case may be 3 despite not being eligible, such person shall, in addition to any tax that may be payable by him under any other provisions of this Act, be liable to a penalty and the provisions of section 73 or section 74 shall, mutatis mutandis, apply for determination of tax and penalty.

XXX XXX XXX

13. Time of supply of services.- XXX XXX XXX

(3) In case of supplies in respect of which tax is paid or liable to be paid on reverse charge basis, the time of supply shall be the earlier of the following dates, namely:-

- (a) the date of payment as entered in the books of account of the recipient or the 38 date on which the payment is debited in his bank account, whichever is earlier; or
- (b) the date immediately following sixty days from the date of issue of invoice or any other document, by whatever name called, in lieu thereof by the supplier:

Provided that where it is not possible to determine the time of supply under clause (a) or clause (b), the time of supply shall be the date of entry in the books of account of the recipient of supply:

Provided further that in case of supply by associated enterprises, where the supplier of service is located outside India, the time of supply shall be the date of entry in the books of account of the recipient of supply or the date of payment, whichever is earlier.

XXX XXX XXX

16. Eligibility and conditions for taking input tax credit.- XXX XXX XXX

(4) A registered person shall not be entitled to take input tax credit in respect of any invoice or debit note for supply of goods or services or both after the thirtieth day of November for the month of September following the end of financial year to which such invoice or debit note pertains or furnishing of the relevant annual return, whichever is earlier.

Provided that the registered person shall be entitled to take input tax credit after the due date of furnishing of the return under section 39 for the month of September, 2018 till the due date of furnishing of the return under the said section for the month of March, 2019 in respect of any invoice or invoice relating to such debit note for supply of goods or services or both made during the financial year 2017-18, the details of which have been uploaded by the supplier under sub-section for (1) of section 37 till the due date for furnishing the details under sub-section (1) of said section for the month of March. 2019.

XXX XXX XXX

17. Apportionment of credit and blocked credits.- XXX XXX XXX

(5) Notwithstanding anything contained in sub-section (1) of section 16 and subsection (1) of section 18, input tax credit shall not be available in respect of the following, namely:-

motor vehicles for transportation of persons having approved seating capacity of not more than thirteen persons (including the driver), except when they are used for making the following taxable supplies, namely:-

- (A) further supply of such motor vehicles; or
- (B) transportation of passengers; or
- (C) imparting training on driving such motor vehicles;
- (aa) vessels and aircraft except when they are used,-
 - (i) for making the following tax able supplies, namely:-
 - (A) further supply of such vessels or aircraft; or
 - (B) transportation of passengers; or
 - (C) imparting training on navigating such vessels; or
 - (D) imparting training on flying such aircraft;
 - (ii) for transportation of goods; (ab) services of general insurance, servicing, repair and maintenance in so far as they relate to motor vehicles, vessels or aircraft referred to in clause(a) or clause (aa):

Provided that, the input tax credit in respect of such services shall be available,-

- (i) where the motor vehicles, vessels or aircraft referred to in clause (a) or clause (aa) are used for the purposes specified therein;
- (ii) where received by a taxable person engaged,-
 - (i) in the manufacture of such motor vehicles, vessels or aircraft; or

(i) in the supply of general insurance services in respect of such motor vehicles, vessels or aircraft insured by him;

(b) the following supply of goods or services or both,-

(i) food and beverages, outdoor catering, beauty treatment, health services, cosmetic and plastic surgery, leasing, renting or hiring of motor vehicles, vessels or air craft referred to in clause (a) or clause (aa) except when used for the purposes specified therein, life insurance and health insurance:

Provided that, the input tax credit in respect of such goods or services or both shall be available where an inward supply of such goods or services or both is used by a registered person for making an outward taxable supply of the same category of goods or services or both or as an element of a taxable composite or mixed supply;

(ii) membership of a club, health and fitness centre; and

(iii) travel benefits extended to employees on vacation such as leave or home travel concession:

Provided that, the input tax credit in respect of such goods or services or both shall be available, where it is obligatory for an employer to provide to its employees under any law for the time being in force.

(c) works contract services when supplied for construction of an immovable property (other than plant and machinery) except where it is an input service for further supply of works contract service;

(d) goods or services or both received by a taxable person for construction of an immovable property (other than plant or machinery) on his own account including when such goods or services or both are used in the course or furtherance of business.

Explanation.- For the purposes of clauses (c) and (d), the expression —construction includes re-construction, renovation, additions or alterations or repairs, to the extent of capitalisation, to the said immovable property;

(e) goods or services or both on which tax has been paid under section 10;

(f) goods or services or both received by a non-resident taxable person except on goods imported by him;

(fa) goods or services or both received by a taxable person, which are used or intended to be used for activities relating to his obligations under corporate social responsibility referred to in section 135 of the Companies Act, 2013 (Central Act 18 of 2013);

(g) goods or services or both used for personal consumption;

- (h) goods lost, stolen, destroyed, written off or disposed of by way of gift or free samples; and
- (i) any tax paid in accordance with the provisions of sections 74, 129 and 130.

XXX

XXX

XXX

21. Manner of recovery of credit distributed in excess.- Where the Input Service Distributor distributes the credit in contravention of the provisions contained in section 20 resulting in excess distribution of credit to one or more recipients of credit, the excess credit so distributed shall be recovered from such recipients along with interest, and the provisions of section 73 or section 74, as the case may be, shall, mutatis mutandis, apply for determination of amount to be recovered.

XXX

XXX

XXX

30. Revocation of cancellation of registration.- (1) Subject to 52 such conditions as may be prescribed, any registered person, whose registration is cancelled by the proper officer on his own motion, may apply to such officer for revocation of cancellation of the registration in such manner, within such time and subject to such conditions and restrictions, as may be prescribed.

(2) The proper officer may, in such manner and within such period as may be prescribed, by order, either revoke cancellation of the registration or reject the application:

Provided that, the application for revocation of cancellation of registration shall not be rejected unless the applicant has been given an opportunity of being heard.

(3) The revocation of cancellation of registration under the Central Goods and Services Tax Act shall be deemed to be a revocation of cancellation of registration under this Act.

XXX

XXX

XXX

31. Tax invoice.- XXX

XXX

XXX

(3) Notwithstanding anything contained in sub-sections (1) and (2)—

(a) a registered person may, within one month from the date of issuance of certificate of registration and in such manner as may be prescribed, issue a revised invoice against the invoice already issued during the period beginning with the effective date of registration till the date of issuance of certificate of registration to him;

(b) a registered person may not issue a tax invoice if the value of the goods or services or both supplied is less than two hundred rupees subject to such conditions and in such manner as may be prescribed;

(c) a registered person supplying exempted goods or services or both or paying tax under the provisions of section 10 shall issue, instead of a tax invoice, a bill of supply containing such particulars and in such manner as may be prescribed: Provided that the registered person may not issue a bill of supply if the value of the goods or services or both supplied is less than two hundred rupees subject to such conditions and in such manner as may be prescribed;

(d) a registered person shall, on receipt of advance payment with respect to any supply of goods or services or both, issue a receipt voucher or any other document, containing such particulars as may be prescribed, evidencing receipt of such payment;

(e) where, on receipt of advance payment with respect to any supply of goods or services or both the registered person issues a receipt voucher, but subsequently no supply is made and no tax invoice is issued in pursuance thereof, the said registered person may issue to the person who had made the payment, a refund voucher against such payment;

(f) a registered person who is liable to pay tax under sub-section (3) or subsection (4) of section 9 shall issue an invoice in respect of goods or services or both received by him from the supplier who is not registered on the date of receipt of goods or services or both;

(g) a registered person who is liable to pay tax under sub-section (3) or subsection (4) of section 9 shall issue a payment voucher at the time of making payment to the supplier.

XXX XXX XXX

35. Accounts and other records.- XXX XXX XXX

(6) Subject to the provisions of clause (h) of sub-section (5) of section 17, where the registered person fails to account for the goods or services or both in accordance with the provisions of sub-section (1), the proper officer shall determine the amount of tax payable on the goods or services or both that are not accounted for, as if such goods or services or both had been supplied by such person and the provisions of section 73 or section 74, as the case may be, shall, mutatis mutandis, apply for determination of such tax.

XXX XXX XXX

39. Furnishing of returns.- XXX XXX XXX

(3) Every registered person required to deduct tax at source under the provisions of section 51 shall furnish, in such form and manner as may be prescribed, a return, electronically, for the month in which such deductions have been made within ten days after the end of such month.

XXX XXX XXX

49. Payment of tax, interest, penalty and other amounts.- XXX XXX

XXX

(8) Every taxable person shall discharge his tax and other dues under this Act or the rules made thereunder in the following order, namely:-

(a) self-assessed tax, and other dues related to returns of previous tax periods;

(b) self-assessed tax, and other dues related to the return of the current tax period;

(c) any other amount payable under this Act or the rules made thereunder including the demand determined under section 73 or section 74.

XXX XXX XXX

50. Interest on delayed payment of tax.- (1) Every person who is liable to

pay tax in accordance with the provisions of this Act or the rules made thereunder, but fails to pay the tax or any part thereof to the Government within the period prescribed, shall for the period for which the tax or any part thereof remains unpaid, pay, on his own, interest at such rate, not exceeding eighteen per cent., as may be notified by the Government on the recommendations of the Council.

Provided that, the interest on tax payable in respect of supplies made during a tax period and declared in the return for the said period furnished after the due date in accordance with the provisions of section 39, except where such return is furnished after commencement of any proceedings under section 73 or

section 74 in respect of the said period, shall be levied on that portion of the tax which is Paid by debiting the electronic cash ledger.

(2) The interest under sub-section (1) shall be calculated, in such manner as may be prescribed, from the day succeeding the day on which such tax was due to be paid.

(3) Where the input tax credit has been wrongly availed and utilised, the registered person shall pay interest on such input tax credit wrongly availed and utilised, at such rate not exceeding twenty-four per cent. as may be notified by the Government, on the recommendations of the Council, and the interest shall be calculated, in such manner as may be prescribed.

XXX XXX XXX

51. Tax deduction at source.- XXX XXX XXX

(7) The determination of the amount in default under this section shall be made in the manner specified in section 73 or section 74.

XXX XXX XXX

54. Refund of tax.- XXX XXX XXX

(3) Subject to the provisions of sub-section (10), a registered person may claim refund of any unutilised input tax credit at the end of any tax period:

Provided that no refund of unutilised input tax credit shall be allowed in cases other than-

- (i) zero-rated supplies made without payment of tax;
- (ii) where the credit has accumulated on account of rate of tax on inputs being higher than the rate of tax on output supplies (other than nil rated or fully exempt supplies), except supplies of goods or services or both as may be notified by the Government on the recommendations of the Council:

Provided further that no refund of unutilised input tax credit shall be allowed in cases where the goods exported out of India are subjected to export duty:

Provided also that no refund of input tax credit shall be allowed, if the supplier of goods or services or both claims refund of the integrated tax paid on such supplies.

XXX XXX XXX

(14) Notwithstanding anything contained in this section, no refund under sub-section (5) or sub-section (6) shall be paid to an applicant, if the amount is less than one thousand rupees.

Explanation.- For the purposes of this section,-

(1) refund includes refund of tax paid on zero-rated supplies of goods or services or both or on inputs or input services used in making such zero-rated supplies, or refund of tax on the supply of goods regarded as deemed exports, or refund of unutilised input tax credit as provided under sub-section (3).

(2) relevant date means,-

(a) in the case of goods exported out of India where a refund of tax paid is available in respect of goods themselves or, as the case may be, the inputs or input services used in such goods,-

- (i) if the goods are exported by sea or air, the date on which the ship or the aircraft in which such goods are loaded, leaves India; or
- (ii) if the goods are exported by land, the date on which such goods pass the frontier; or

- (iii) if the goods are exported by post, the date of despatch of goods by the Post Office concerned to a place outside India;
- (b) in the case of supply of goods regarded as deemed exports where a refund of tax paid is available in respect of the goods, the date on which the return relating to such deemed exports is furnished;
- (ba) in case of zero-rated supply of goods or services or both to a Special Economic Zone developer or a Special Economic Zone unit where a refund of tax paid is available in respect of such supplies themselves, or as the case may be, the inputs or input services used in such supplies, the due date for furnishing of return under section 39 in respect of such supplies;
- (c) in the case of services exported out of India where a refund of tax paid is available in respect of services themselves or, as the case may be, the inputs or input services used in such services, the date of
 - (i) receipt of payment in convertible foreign exchange or in Indian rupees wherever permitted by the Reserve Bank of India , where the supply of services had been completed prior to the receipt of such payment; or
 - (ii) issue of invoice, where payment for the services had been received in advance prior to the date of issue of the invoice;
- (d) in case where the tax becomes refundable as a consequence of judgment, decree, order or direction of the Appellate Authority, Appellate Tribunal or any court, the date of communication of such judgment, decree, order or direction;
- (e) in the case of refund of unutilised input tax credit under clause (ii) of the first proviso to sub-section (3), the due date for furnishing of return under section 39 for the period in which such claim for refund arises;
- (f) in the case where tax is paid provisionally under this Act or the rules made thereunder, the date of adjustment of tax after the final assessment thereof;
- (g) in the case of a person, other than the supplier, the date of receipt of goods or services or both by such person; and
- (h) in any other case, the date of payment of tax.

XXX

XXX

XXX

61. Scrutiny of returns.-

XXX

XXX

XXX

(3) In case no satisfactory explanation is furnished within a period of thirty days of being informed by the proper officer or such further period as may be permitted by him or where the registered person, after accepting the discrepancies, fails to take the corrective measure in his return for the month in which the discrepancy is accepted, the proper officer may initiate appropriate action including those under section 65 or section 66 or section 67, or proceed to determine the tax and other dues under section 73 or section 74.

XXX

XXX

XXX

62. Assessment of non-filers of returns.-

(1) Notwithstanding anything to the contrary contained in section 73 or section 74, where a registered person fails to furnish the return under section 39 or section 45, even after the service of a notice under section 46, the proper officer may proceed to assess the tax liability of the said person to the best of his judgement taking into account all the relevant material which is available or which he has gathered and issue an

assessment order within a period of five years from the date specified under section 44 for furnishing of the annual return for the financial year to which the tax not paid relates.

XXX XXX XXX

63. Assessment of unregistered persons.- Notwithstanding anything to the contrary contained in section 73 or section 74, where a taxable person fails to obtain registration even though liable to do so or whose registration has been cancelled under subsection (2) of section 29 but who was liable to pay tax, the proper officer may proceed to assess the tax liability of such taxable person to the best of his judgement for the relevant tax periods and issue an assessment order within a period of five years from the date specified under section 44 for furnishing of the annual return for the financial year to which the tax not paid relates: Provided that no such assessment order shall be passed without giving the person an opportunity of being heard.

XXX XXX XXX

64. Summary assessment in certain special cases.- (1) The proper officer may, on any evidence showing a tax liability of a person coming to his notice, with the previous permission of Additional Commissioner or Joint Commissioner, proceed to assess the tax liability of such person to protect the interest of revenue and issue an assessment order, if he has sufficient grounds to believe that any delay in doing so may adversely affect the interest of revenue:

Provided that where the taxable person to whom the liability pertains is not ascertainable and such liability pertains to supply of goods, the person in charge of such goods shall be deemed to be the taxable person liable to be assessed and liable to pay tax and any other amount due under this section.

(2) On an application made by the taxable person within thirty days from the date of receipt of order passed under sub-section (1) or on his own motion, if the Additional Commissioner or Joint Commissioner considers that such order is erroneous, he may withdraw such order and follow the procedure laid down in section 73 or section 74.

XXX XXX XXX

65. Audit by tax authorities.- XXX XXX XXX

(7) Where the audit conducted under sub-section (1) results in detection of tax not paid or short paid or erroneously refunded, or input tax credit wrongly availed or utilised, the proper officer may initiate action under section 73 or section 74.

XXX XXX XXX

66. Special audit.- XXX XXX XXX

(6) Where the special audit conducted under sub-section (1) results in detection of tax not paid or short paid or erroneously refunded, or input tax credit wrongly availed or utilised, the proper officer may initiate action under section 73 or section 74.

XXX XXX XXX

70. Power to summon persons to give evidence and produce documents.- (1) The proper officer under this Act shall have power to summon any person whose attendance he considers necessary either to give evidence or to produce a document or any other thing in any inquiry in the same manner, as provided in the case of a civil court under the provisions of the Code of Civil Procedure, 1908 (Central Act 5 of 1908).

(2) Every such inquiry referred to in sub-section (1) shall be deemed to be a judicial proceeding within the meaning of section 193 and section 228 of the Indian Penal Code (Central Act 45 of 1860).

XXX XXX XXX

73. Determination of tax not paid or short paid or erroneously refunded or input tax credit wrongly availed or utilised for any reason other than fraud or any wilful misstatement or suppression of facts.- XXX

XXX XXX

(11) Notwithstanding anything contained in sub-section (6) or sub-section (8), penalty under sub-section (9) shall be payable where any amount of self-assessed tax or any amount collected as tax has not been paid within a period of thirty days from the due date of payment of such tax

XXX XXX XXX

74. Determination of tax not paid or short paid or erroneously refunded or input tax credit wrongly availed or utilised by reason of fraud or any wilful misstatement or suppression of facts.- XXX XXX

XXX

(11) Where any person served with an order issued under sub-section (9) pays the tax along with interest payable thereon under section 50 and a penalty equivalent to fifty percent of such tax within thirty days of communication of the order, all proceedings in respect of the said notice shall be deemed to be concluded

Explanation 1.- For the purposes of section 73 and this section,-

(i) the expression all proceedings in respect of the said notice shall not include proceedings under section 132;

(ii) where the notice under the same proceedings is issued to the main person liable to pay tax and some other persons, and such proceedings against the main person have been concluded under section 73 or section 74, the proceedings against all the persons liable to pay penalty under sections 122 and 125 are deemed to be concluded.

Explanation 2.-For the purposes of this Act, the expression suppression shall mean non-declaration of facts or information which a taxable person is required to declare in the return, statement, report or any other document furnished under this Act or the rules made thereunder, or failure to furnish any information on being asked for, in writing, by the proper officer.

XXX XXX XXX

75. General provisions relating to determination of tax.- (1) Where the service of notice or issuance of order is stayed by an order of a court or Appellate Tribunal, the period of such stay shall be excluded in computing the period specified in sub-sections (2) and (10) of section 73 or sub-sections (2) and (10) of section 74, as the case may be.

(2) Where any Appellate Authority or Appellate Tribunal or court concludes that the notice issued under sub-section (1) of section 74 is not sustainable for the reason that the charges of fraud or any wilful misstatement or suppression of facts to evade tax has not been established against the person to whom the notice was issued, the proper officer shall determine the tax payable by such person, deeming as if the notice were issued under subsection (1) of section 73.

XXX XXX XXX

(10) The adjudication proceedings shall be deemed to be concluded, if the order is not issued within three years as provided for in sub-section (10) of section 73 or within five years as provided for in sub-section (10) of section 74.

(11) An issue on which the Appellate Authority or the Appellate Tribunal or the High Court has given its decision which is prejudicial to the interest of revenue in some other proceedings and an appeal to the Appellate Tribunal or the High Court or the Supreme Court against such decision of the Appellate Authority or the Appellate Tribunal or the High Court is pending, the period spent between the date of the decision of the Appellate Authority and that of the Appellate Tribunal or the date of decision of the Appellate Tribunal and that of the High Court or the date of the decision of the High Court and that of the Supreme Court shall be excluded in computing the period referred to in sub-section (10) of section 73 or subsection (10) of section 74 where proceedings are initiated by way of issue of a show cause notice under the said sections.

(12) Notwithstanding anything contained in section 73 or section 74, where any amount of self-assessed tax in accordance with a return furnished under section 39 remains unpaid, either wholly or partly, or any amount of interest payable on such tax remains unpaid, the same shall be recovered under the provisions of section 79.

Explanation.- For the purposes of this sub-section, the expression self-assessed tax shall include the tax payable in respect of details of outward supplies furnished under section 37, but not included in the return furnished under section 39.

(13) Where any penalty is imposed under section 73 or section 74, no penalty for the same act or omission shall be imposed on the same person under any other provision of this Act.

XXX

XXX

XXX

104. Advance ruling to be void in certain circumstances.- (1) Where the Authority or the Appellate Authority or the National Appellate Authority finds that advance ruling pronounced by it under sub-section (4) of section 98 or under sub-section (1) of section 101 or under section 101C has been obtained by the applicant or the appellant by fraud or suppression of material facts or misrepresentation of facts, it may, by order, declare such ruling to be void ab-initio and thereupon all the provisions of this Act or the rules made thereunder shall apply to the applicant or the appellant as if such advance ruling had never been made:

Provided that no order shall be passed under this sub-section unless an opportunity of being heard has been given to the applicant or the appellant.

Explanation.- The period beginning with the date of such advance ruling and ending with the date of order under this sub-section shall be excluded while computing the period specified in sub-sections (2) and (10) of section 73 or sub-sections (2) and (10) of section 74.

(2) A copy of the order made under sub-section (1) shall be sent to the applicant, the concerned officer and the jurisdictional officer.

XXX

XXX

XXX

107. Appeals to Appellate Authority.-

XXX

XXX

XXX

(6) No appeal shall be filed under sub-section (1), unless the appellant has paid –
 (a) in full, such part of the amount of tax, interest, fine, fee and penalty arising from the impugned order, as is admitted by him; and

- (b) a sum equal to ten percent of the remaining amount of tax in dispute arising from the said order subject to a maximum of twenty-five crore rupees, in relation to which the appeal has been filed.

Provided that no appeal shall be filed against an order under sub-section(3) of section 129, unless a sum equal to twenty-five percent of the penalty has been paid by the appellant.

(11) The Appellate Authority shall, after making such further inquiry as may be necessary, pass such order, as it thinks just and proper, confirming, modifying or annulling the decision or order appealed against but shall not refer the case back to the adjudicating authority that passed the said decision or order:

Provided that an order enhancing any fee or penalty or fine in lieu of confiscation or confiscating goods of greater value or reducing the amount of refund or input tax credit shall not be passed unless the appellant has been given a reasonable opportunity of showing cause against the proposed order:

Provided further that where the Appellate Authority is of the opinion that any tax has not been paid or short-paid or erroneously refunded, or where input tax credit has been wrongly availed or utilised, no order requiring the appellant to pay such tax or input tax credit shall be passed unless the appellant is given notice to show cause against the proposed order and the order is passed within the time limit specified under section 73 or section 74.

XXX XXX XXX

109. Constitution of Appellate Tribunal and Benches thereof.- Subject to the provisions of this Chapter, the Goods and Services Tax Tribunal constituted under the Central Goods and Services Tax Act, 2017 shall be the Appellate Tribunal for hearing appeals against the orders passed by the Appellate Authority or the Revisional Authority under this Act.

XXX XXX XXX

112. Appeals to Appellate Tribunal.- XXX XXX XXX

(1) Any person aggrieved by an order passed against him under section 107 or section 108 of this Act or the Central Goods and Services Tax Act may appeal to the Appellate Tribunal against such order within three months from the date on which the order sought to be appealed against is communicated to the person preferring the appeal.

(2) The Appellate Tribunal may, in its discretion, refuse to admit any such appeal where the tax or input tax credit involved or the difference in tax or input tax credit involved or the amount of fine, fee or penalty determined by such order, does not exceed fifty thousand rupees.

(3) The Commissioner may, on his own motion, or upon request from the Commissioner of central tax, call for and examine the record of any order passed by the Appellate Authority or the Revisional Authority under this Act or under the Central Goods and Services Tax Act for the purpose of satisfying himself as to the legality or propriety of the said order and may, by order, direct any officer subordinate to him to apply to the Appellate Tribunal within six months from the date on which the said order has been passed for determination of such points arising out of the said order as may be specified by the Commissioner in his order.

(4) Where in pursuance of an order under sub-section (3) the authorised officer makes an application to the Appellate Tribunal, such application shall be dealt with by the Appellate Tribunal as if it were an appeal made against the

order under sub-section (11) of section 107 or under sub-section (1) of section 108 and the provisions of this Act shall apply to such application, as they apply in relation to appeals filed under sub-section (1).

(5) On receipt of notice that an appeal has been preferred under this section, the party against whom the appeal has been preferred may, notwithstanding that he may not have appealed against such order or any part thereof, file, within forty five days of the receipt of notice, a memorandum of cross-objections, verified in the prescribed manner, against any part of the order appealed against and such memorandum shall be disposed of by the Appellate Tribunal, as if it were an appeal presented within the time specified in sub-section (1).

(6) The Appellate Tribunal may admit an appeal within three months after the expiry of the period referred to in sub-section (1), or permit the filing of a memorandum of cross objections within forty five days after the expiry of the period referred to in sub-section (5), if it is satisfied that there was sufficient cause for not presenting it within that period.

(7) An appeal to the Appellate Tribunal shall be in such form, verified in such manner and shall be accompanied by such fee, as may be prescribed.

(8) No appeal shall be filed under sub-section (1), unless the appellant has paid-

- (a) in full, such part of the amount of tax, interest, fine, fee and penalty arising from the impugned order, as is admitted by him, and
- (b) a sum equal to twenty per cent. of the remaining amount of tax in dispute, in addition to the amount paid under sub-section (6) of the section 107, arising from the said order subject to a maximum of fifty crore rupees, in relation to which the appeal has been filed.

(9) Where the appellant has paid the amount as per sub-section (8), the recovery proceedings for the balance amount shall be deemed to be stayed till the disposal of the appeal.

(10) Every application made before the Appellate Tribunal,-

- (a) in an appeal for rectification of error or for any other purpose; or
- (b) for restoration of an appeal or an application, shall be accompanied by such fees as may be prescribed.

XXX XXX XXX **122. Penalty for certain offences.- XXX XXX XXX**

(1B) Any electronic commerce operator who-

- (i) allows a supply of goods or services or both through it by an unregistered person other than a person exempted from registration by a notification issued under this Act to make such supply;
- (ii) allows an inter-State supply of goods or services or both through it by a person who is not eligible to make such inter-State supply; or
- (iii) fails to furnish the correct details in the statement to be furnished under subsection (4) of section 52 of any outward supply of goods effected through it by a person exempted from obtaining registration under this Act,

shall be liable to pay a penalty of ten thousand rupees, or an amount equivalent to the amount of tax involved had such supply been made by a registered person other than a person paying tax under section 10, whichever is higher.

127. Power to waive penalty or fee or both.- The Government may, by notification, waive in part or full, any penalty referred to in section 122 or section 123 or section 125 or any late fee referred to in section 47 for such class of taxpayers and under such mitigating circumstances as may be specified therein on the recommendations of the Council.

XXX

XXX

XXX

171. Anti-profiteering Measure.- (2) The Central Government may, on recommendations of the Council, by notification, constitute an Authority, or empower an existing Authority constituted under any law for the time being in force, to examine whether input tax credits availed by any registered person or the reduction in the tax rate have actually resulted in a commensurate reduction in the price of the goods or services or both supplied by him.

XXX

XXX

XXX

SCHEDULE III

[See section 7]

ACTIVITIES OR TRANSACTIONS WHICH SHALL BE TREATED NEITHER AS A SUPPLY OF GOODS NOR A SUPPLY OF SERVICES

XXX

XXX

XXX

8. (a) Supply of warehoused goods to any person before clearance for home consumption;
- (b) Supply of goods by the consignee to any other person, by endorsement of documents of title to the goods, after the goods have been dispatched from the port of origin located outside India but before clearance for home consumption.

Explanation 1.- For the purposes of paragraph 2, the term court includes District Court, High Court and Supreme Court.

Explanation 2.- For the purposes of paragraph 8, the expression warehoused goods shall have the same meaning as assigned to it in the Customs Act, 1962 (Central Act 52 of 1962).